


ಕರ್ನಾಟಕ

ರಿಜಾರ್ಡೆಸ್‌ಗೆ ಸರ್ಯಾಂ

ಫೆಬ್ರವರಿ-2025



ಕರ್ನಾಟ

ರಿಂಗ್‌ದೆಂಡಿಗೆ ಪರ್ಯಾಷ್ಟ

ಪ್ರಧಾನ ಸಂಪಾದಕರು

ಡಾ. ಅಶ್ವಫ್ಲ ಕೆ. ಎಸ್.

ಮುಖ್ಯ ಸಂಪಾದಕರು

ವಾಗೇಶ್ ಒ. ಎಸ್.

ಸಹ ಸಂಪಾದಕರು

ಧನರಾಜ್ ಎಂ.

ಮಹದೇವ ಕೆ. ಸಿ.

ಸಂಪಾದಕೀಯ ತಂಡ

ವಿಪಿನ್ ಬಾಳಿಗ್ ಬಿ. ಎಸ್.

ಆನಂದ್ ಎಸ್.

ಮುರಳಿ ಎಸ್.

ಡಾ. ಮಧುಸೂದನ ಹೆಚ್. ಸಿ.

ವರೋನೇಶ್ ಕನಸುಗಾರ

ಹುಸೇನ್ ನೇಣಿಕೆ





ಲೇಖನಗಳು

- * ಹಾನ್‌ ಬಿಲ್‌ ಹಕ್ಕು – ಅರವಿಂದ ಕೂಡ್ಲ
- * ಮೊಲದ ಕಿವಿಯ ಬಾವಲಿಗಳು – ಶ್ರದ್ಧಾ ಕುಮಾರಿ ಕೆ.
- * ‘ಕಾನನ’ಕ್ಕೆ ಹದಿನ್ಯೈದು ವಸಂತಗಳ ಸಂಭ್ರಮ – ಶ್ರೀಕಾಂತ್ ಎ. ವಿ.
- * ಸಸ್ಯಗಳ ವಿದ್ಯುತ್ ಸಂವಹನ! (ಎವಿ ಅಂಕಣ) – ಜ್ಯೋತಿಂದ್ರ ಆರ್.
- * ಗಗನ (ಕವನ) – ದೀಪಿಕಾ ಬಾಯಿ
- * ಪ್ರಕೃತಿ ಬಿಂಬ – ಹರಿಹರನ್ ಬಿ. ಎಸ್. ದೀಪಿತ್ ಎನ್.

ಮುಖ್ಯಪ್ರಾಣಿ ಭಾಯಾಚಿತ್ರ

ನಾಗರ ಹಾವು

ಮುಖ್ಯಪ್ರಾಣಿ

ಡಾ. ಅಶ್ವಧ್ರ ಕೆ. ಎನ್.

ವಿನಾಯಕ

ಧನರಾಜ್ ಎಂ.





ಹಾನ್‌ ಖರ್‌ ಕ್ಕೆ

ವಸಂತ ಮಿಶ್ರಣ ಸಮಯ. ಬೇಸಿಗೆಯ ಬಿಸಿಲು ಆಗ ತಾನೇ ಹೆಚ್ಚಾಗುತ್ತೊಡಗಿತ್ತು. ಮರಗಳೆಲ್ಲ ಹೂವುಗಳನ್ನು ಅರಳಿಸಿಕೊಂಡು ಹಣ್ಣಾಗಳಿಂದ ತುಂಬಿ ಸುಂದರವಾಗಿ ಕಾಣುತ್ತಿದ್ದವು. ಎಲ್ಲಾ ಕಡೆಗೂ ಬಗೆ ಬಗೆಯ ಹೂವು ಹಣ್ಣಾಗಳ ಪರಿಮಳವೇ ತುಂಬಿಕೊಂಡಿತ್ತು. ಕಾಡಿಗ ಕಾಡೇ ಒಂದು ರೀತಿಯ ಸಂಭರ್ಮದ ವಾತಾವರಣದಲ್ಲಿತ್ತು.

ಇದೆಲ್ಲದರ ನಡುವೆ ಹಾನ್‌ ಬಿಲ್‌ ಹಕ್ಕಿಗಳ ಸಂಸಾರವೊಂದು ಖುಷಿಯಾಗಿ ಓಡಾಡುತ್ತಿತ್ತು. ಈ ಹಕ್ಕಿ ದಂಪತ್ತಿಗಳು ಹೊಸದಾಗಿ ಜೋಡಿಯಾಗಿದ್ದವು. ಹೊಸ ಮರಿಗಳ ಆಗಮನಕ್ಕೆ ಕಾಯುತ್ತಿದ್ದವು. ಹಣ್ಣಾ ಹಕ್ಕಿ, ಇನ್ನೇನು ಕೆಲವೇ ದಿನಗಳಲ್ಲಿ ಮೊಟ್ಟೆ ಇಡಲು ತಯಾರಾಗಿತ್ತು. ಮೊದಲನೇ ಬಾರಿ ಬಸುರಿಯಾದ ಈಕೆ, ಮೊಟ್ಟೆ ಇಟ್ಟು ಮರಿ ಮಾಡಲು ಸರಿಯಾದ ಜಾಗ ಯಾವುದು ಅಂತ ಹುಡುಕಾಟ ಮಾಡುತ್ತಿತ್ತು. ಗಂಡು ಹಕ್ಕಿ ಕಾಡನ್ನಲ್ಲಿ ಸುತ್ತಿ ಹೊಸ ಹೊಸ ಮರಿಗಳ ಪೊಟರೆಗಳನ್ನು ತೋರಿಸುತ್ತಿತ್ತು. ಯಾವ ಪೊಟರೆಯೂ ಹೆಚ್ಚಿಗೆ ಅಷ್ಟಾಗಿ ಇಷ್ಟವಾಗಲಿಲ್ಲ. ಜಾಗಕ್ಕಾಗಿ ಗಂಡುಹಕ್ಕಿಯು ಬೇರೆ ಬೇರೆ ಮರಿಗಳನ್ನು ವಿಚಾರಿಸುತ್ತಿತ್ತು. ಕೊನೆಗೆ ಗುಡ್ಡದ ಮೇಲಿರುವ ಮರವೊಂದರಲ್ಲಿ ಒಂದೊಳ್ಳೆ ಪೊಟರೆ ಕಾಣಿಸಿತು. ಹಣ್ಣಾ ಹಕ್ಕಿಗೂ ಜಾಗ ಬಹಳ ಇಷ್ಟವಾಯಿತು. ಮರವೂ ಜಾಗ ಕೊಡಲು ಖುಷಿಯಾಗಿ ಒಪ್ಪಿತ್ತು.




ಹೆಣ್ಣು ಹಕ್ಕಿ ಪ್ರೋಟರೆಯ ಒಳಗೆ ಹೊಗಿ ಜಾಗವನ್ನುಲ್ಲಾ ಮತ್ತೊಮ್ಮೆ ಪರಿಶೀಲನೆ ಮಾಡಿತು. ಅದಕ್ಕೂ ಜಾಗ ಬಹಳ ಇಷ್ಟಾಯಿತು. ಅಲ್ಲಿಂದ ಕಾಡಿನ ಕಣಿವೆ ಬಹಳ ಸುಂದರವಾಗಿ ಕಾಣುತ್ತಿತ್ತು. ಆದಷ್ಟು ಬೇಗನೆ ಒಳಗೆ ಸೇರಿದ ಹೆಣ್ಣು ತನ್ನ ಕೆಲಸ ಆರಂಭ ಮಾಡಿತು.



ಹದ್ದು, ಗೂಬೆ, ಗಿಡುಗ ಇತರೆ ಯಾವುದೇ ದೊಡ್ಡ ಹಕ್ಕಿಗಳ ಕಣಿಂಗೆ ಗೂಡು ಬೀಳಬಾರದು ಎಂಬ ಉದ್ದೇಶದಿಂದ ಕೊಕ್ಕು ಹೊಕ್ಕುವಷ್ಟು ಜಾಗ ಬಿಟ್ಟು ಪ್ರೋಟರೆಯ ಬಾಗಿಲನ್ನು ಮುಚ್ಚಲು ಪ್ರಾರಂಭ ಮಾಡಿತು. ಗಂಡು ಹಕ್ಕಿಯೂ ಅದಕ್ಕೆ ಸಹಾಯ ಮಾಡಿತು. ಎಲ್ಲ ತಯಾರಾದಾಗ ಹೆಣ್ಣಿಗೆ ಹರಿಗೆ ನೋವು ಪ್ರಾರಂಭವಾಯಿತು. ವೊಟ್ಟೆಗಳನ್ನು ಇಡಲು ಮೃದುವಾದ ಹಾಸಿಗೆ ಬೇಕೆಲ್ಲ. ಹೊರಗಡೆಯಿಂದ ಏನನ್ನಾದರೂ ತಂದು ತಯಾರು ಮಾಡಲು ಸಮಯವಿಲ್ಲ ಎಂದು ತನ್ನ ಗರಿಗಳನ್ನೇ ಉದುರಿಸಿ ವೊಟ್ಟೆಗಳಿಗೆ ಪ್ರಯೋಂದು ಹಾಸಿಗೆಯನ್ನು ಸಿದ್ದಪಡಿಸಿತು. ಎಲ್ಲವೂ ಸಿದ್ದವಾದಾಗ ಒಂದೊಂದಾಗಿ ಮೂರು ವೊಟ್ಟೆಗಳನ್ನು ಇಟ್ಟಿತು. ಗಂಡು ಹಕ್ಕಿ ಸ್ವಲ್ಪ ದೂರದಲ್ಲಿ ಕುಳಿತು ಕಾವಲು ಕಾಯುತ್ತಿತ್ತು. ಹೆದರಬೇಡ ನಾನಿಲ್ಲಿ ಹತ್ತಿರದಲ್ಲೇ ಇದ್ದೇನೆ, ಧೈಯವಾಗಿರು ಎಂದು ಹೇಳುತ್ತಿತ್ತು.

ವೊಟ್ಟೆ ಇಟ್ಟ ಹೆಣ್ಣು ಹಕ್ಕಿ ಸ್ವಲ್ಪ ಹೊತ್ತು ಲಿಶಾರಂತಿ ಪಡೆಯಿತು. ಗಂಡು ಹಕ್ಕಿ ಕೂಡಲೇ ಹಾರಿ ಹೊಗಿ ರಸವತ್ತಾದ ಹಣ್ಣಿಗಳನ್ನು ಹುಡುಕಿ ತನ್ನ ಗಂಟಲಿನಲ್ಲಿ ಇಟ್ಟುಕೊಂಡು ಹಾರಿ ಬಂತು. ಕಾವು ಕೊಡುತ್ತಿರುವ ತನ್ನ ಸಂಗಾತಿಗೆ ಹಣ್ಣಿಗಳನ್ನು ತಿನ್ನಿಸಿ ಮುದ್ದು ಮಾಡಿತು. ಹೀಗೆಯೇ ಪ್ರತಿ ದಿನ ವಿಧ ವಿಧವಾದ ಹಣ್ಣಿಗಳನ್ನು ಹುಡುಕಿ ತಂದು ತಿನ್ನಿಸಿ ತನ್ನ ಸಂಗಾತಿಯನ್ನು ಪೀಠಿಯಿಂದ ನೋಡಿಕೊಳ್ಳುತ್ತಿತ್ತು. ವೊಟ್ಟೆಗಳು ಹೇಗಿವೆ ಎಂದು ವಿಚಾರಿಸಿ ಪ್ರೋಟರೆಯ ಕಿಂಡಿಯಲ್ಲೇ ಇಣ್ಣಿಕೆ ನೋಡುತ್ತಿತ್ತು.



ಹೀಗಿರಲು ಒಂದು ದಿನ ಹೊಟ್ಟೆ ಒಡೆದು ಮೂರು ಪ್ರೇಟಾಣಿ ಮರಿಗಳು ಹೊರ ಬಂದವು. ಮರಿಗಳನ್ನು ನೋಡಿ ತಂದೆ ತಾಯಿ ಇಬ್ಬರಿಗೂ ಸಂಭ್ರಮವೋ ಸಂಭ್ರಮ. ತಂದೆಗೆ ಈಗ ತನ್ನನ್ನೂ ಸೇರಿಸಿ ಬದು ಜನರ ಹೊಟ್ಟೆ ತುಂಬಿಸುವ ಜವಾಭಾರಿ. ಕಾಡಿನಲ್ಲಿ ನೇರಳೆ, ಪೇರಳೆ, ಬೈನೆ, ಅತ್ತಿ, ಆಲ ಹೊದಲಾದ ಮರಿಗಳು ಹಣ್ಣು ತುಂಬಿಕೊಂಡಿದ್ದವು. ಮರಿಗಳಿಗೂ ಸಂಗಾತಿಗೂ ಹಣ್ಣು ತಂದು ಕೊಡುವುದು ಕಷ್ಟದ ಕೆಲಸವೇನೂ ಆಗಿರಲಿಲ್ಲ. ಒಮ್ಮೊಮ್ಮೆ ಸಣ್ಣ ಪ್ರೇಟ್ ಹಾವು, ಹಲ್ಲಿ, ಕೀಟಗಳನ್ನೂ ಹಿಡಿದುಕೊಂಡು ಬರುತ್ತಿತ್ತು.



© ಮಹೇಂದ್ರ ಎಂ. ಹೆಗ್ನ್



© ಮಹೇಂದ್ರ ಎಂ. ಹೆಗ್ನ್

ತಂದೆ ಹಕ್ಕಿಯ ಪ್ರತಿ ದಿನದ ಓಡಾಟವನ್ನು ದೊಡ್ಡದೊಂದು ಹದ್ದು ಪ್ರತಿದಿನ ಆಕಾಶದಿಂದಲೇ ಗಮನಿಸುತ್ತಿತ್ತು. ಚುರುಕು ಬುದ್ಧಿಯ ಹದ್ದಿಗೆ ವಿಷಯವೇನು ಎಂದು ತಿಳಿದುಹೋಯಿತು. ಉತ್ತರ ಹಾನ್‌ ಬಿಲ್‌ ಹಕ್ಕಿ ಸಂಸಾರ ಹೂಡಿದೆ, ಮರಿಗಳು ಆಗಲೇ ಹೊರಗೆ ಬಂದಿವೆ. ಸರಿಯಾದ ಸಮಯ ನೋಡಿ ದಾಳಿ ಮಾಡಿದರೆ, ಧಾರಾಳು ಆಹಾರ ಸಿಗಬಹುದು ಎಂದು ಯೋಚಿಸಿ ಹೊಂಚು ಹಾಕುತ್ತಿತ್ತು. ಆಕಾಶದಲ್ಲಿ ಮೌನವಾಗಿ ಹಾರುತ್ತು ಗಂಡು ಹಕ್ಕಿಯ ಚಲನವಲನವನ್ನು ಗಮನಿಸುತ್ತಿತ್ತು. ಗಂಡು ಹಕ್ಕಿ ಆಚೆ ಹೋಗುವ ಸಮಯವನ್ನೇ ಕಾದು, ಗೂಡಿಗೆ ದಾಳಿ ಮಾಡಿತು. ಹಣ್ಣು ಹಕ್ಕಿ ಮರಿಗಳ ಜೂತೆ ಗೂಡಿನಲ್ಲಿ ಇದ್ದುದು ಹದ್ದಿಗೆ ತಿಳಿದಿರಲಿಲ್ಲ. ಹದ್ದು ಇನ್ನೇನು ಗೂಡಿಗೆ ದಾಳಿ ಮಾಡಬೇಕು, ಹಣ್ಣು ಹಕ್ಕಿಗೆ ದಾಳಿಯ ಸೂಚನೆ ಸಿಕ್ಕಬಿಟ್ಟಿತು. ಅದು ತನ್ನ ಉದ್ದನೆಯ ಕೊಕ್ಕಿನಿಂದ ಪ್ರತಿದಾಳಿ ಮಾಡಿತು. ಪ್ರತಿದಾಳಿಯಿಂದ ಹದ್ದು ಗಾಬರಿಗೊಂಡಿತು. ಹಣ್ಣು ಹಕ್ಕಿ ಜೋರಾಗಿ ಕಿರುಚುತ್ತು ಹದ್ದು ಗೂಡಿನೋಳಿಗೆ ನುಗ್ನಪ್ಪದನ್ನು ತಡೆಯಿತು. ಬೇರೆ ದಾರಿ ಕಾಣದೆ ಹದ್ದು ಅಲ್ಲಿಂದ ಜಾಗ ಖಾಲಿ ಮಾಡಿತು. ಮರಿಗಳು ಇದನ್ನು ನೋಡುತ್ತಾ ಪ್ರೋಟರೆಯ ಮೂಲೆಯಲ್ಲಿ ಮುದುರಿ ಕುಳಿತ್ತಿದ್ದವು. ಹದ್ದು ಹೋದ ನಂತರ ಅಮೃತ ಬಳಿ ಬಂದು ಅಮೃತನನ್ನು ಗಟ್ಟಿಯಾಗಿ ಹಿಡಿದುಕೊಂಡವು. ಸ್ವಲ್ಪ ಹೊತ್ತಿನಲ್ಲಿ ಹಣ್ಣುಗಳನ್ನು ತೆಗೆದುಕೊಂಡು ಬಂದ ಅಪ್ಪನಿಗೆ ನಡೆದ ವಿಚಾರವನ್ನೆಲ್ಲಾ ಮರಿ ಹಕ್ಕಿಗಳು ಲಿವರಿಸಿ ಹೇಳಿದವು. ತಾಯಿ ಹಕ್ಕಿಯ ಧೈಯವನ್ನು ಎಲ್ಲರೂ ಹೊಗಳಿದರು.

© ಮಹೇಂದ್ರ ಎಂ. ಹೆಗ್ನ್



ಮರಿಗಳು ವೋಟ್‌ಯೀಂದ ಹೊರಬಂದು ಆಗಲೇ ಒಂದೂವರೆ ಶಿಂಗಳಷ್ಟು ಸಮಯವಾಗಿತ್ತು. ಮರಿಗಳಿಗೂ ರಕ್ಷ ಬಲಿತಿತ್ತು. ಅಪ್ಪಗಳ ತುಂಟಾಟ ಜಾಸ್ತಿಯಾಗಿತ್ತು. ಪೋಟರೆಯ ಭಾಗಿಲಿನಿಂದಷ್ಟೇ ಕಾಣಾತ್ತಿದ್ದ ಕಾಡನ್ನು ನೋಡಬೇಕು ಎಂದು ಮರಿ ಹಕ್ಕಿಗಳು ಹಾತೊರೆಯುತ್ತಿದ್ದವು. ಒಂದು ದಿನ ಮರಿ ಹಕ್ಕಿಗಳು ಪೋಟರೆಯೀಂದ ನಿಧಾನವಾಗಿ ಹೊರಗೆ ಬಂದು ಮರದ ಕೊಂಚೆಯ ಮೇಲೆ ಕುಳಿತುಕೊಂಡವು. ಹಾರಲು ತಯಾರಾದ ಹಾನ್‌ ಬೀಳ್ ಸಂಸಾರ ತಮಗೆ ಇಷ್ಟು ದಿನ ಆಶ್ಯ ನೀಡಿದ ಮರಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ಹೇಳಿದವು. 'ಮತ್ತೆ ಮುಂದಿನ ಬಾರಿ ಇಲ್ಲೇ ಬನ್ನಿ. ನೀವಿದ್ದಾಗ ದಿನ ಕಳೆದದ್ದೇ ತಿಳಿಯಲಿಲ್ಲ' ಎಂದು ಮರ ಪ್ರೀತಿಯಿಂದ ಕಳ್ಳಹಿಸಿ ಕೊಟ್ಟಿತು. ರಕ್ಷ ಬಿಚ್ಚ ಆಕಾಶದ ಕಡೆಗೆ ಹಾರಿದ ಮರಿಗಳಿಗೆ ಹೊಸತೊಂದು ಲೋಕ ತೆರೆದುಕೊಂಡಿತು.



© ಅರವಿಂದ ಕೂಡ್



© ಮಹೇಂದ್ರ ಎಂ. ಹೆಗ್



© ಮಹೇಂದ್ರ ಎಂ. ಹೆಗ್



© ಮಹೇಂದ್ರ ಎಂ. ಹೆಗ್

ಲೇಖನ: ಅರವಿಂದ ಕೂಡ್
ದಕ್ಷಿಣ ಕನ್ನಡ ಜಿಲ್ಲೆ



ದೊಲನ ಕೆವಿರು ಬಾವಡಿಗಳು

ಬಾವಲಿಗಳ ಬಗ್ಗೆ ಆಸಕ್ತಿಯು ಬಂದಾಗಿನಿಂದ ಅವುಗಳನ್ನು ಗುರುತಿಸುವುದು, ಅವುಗಳ ಆವಾಸಸ್ಥಾನವನ್ನು ಪತ್ತೆ ಹಚ್ಚುವುದು ಮತ್ತು ಸ್ಥಳೀಯರಲ್ಲಿ ಬಾವಲಿಗಳ ಆವಾಸ ಸ್ಥಾನದ ಕುರಿತು ವಿಚಾರಿಸುವುದು ನನಗೆ ಒಂದು ಅಭ್ಯಾಸವಾಗಿದೆ. ಬಾವಲಿಗಳ ಕುರಿತಾದ ನನ್ನ ಆಸಕ್ತಿಯನ್ನು ಅರಿತ ಸ್ಥಳೀಯರು ತಾವೇ ಬಾವಲಿಗಳಿರುವ ಜಾಗವನ್ನು ನನಗೆ ತೋರಿಸುತ್ತಾರೆ. ಎಲ್ಲಾ ಪ್ರಾಣಿ-ಪಕ್ಷಿಗಳಿಗೂ ಪ್ರತಿ ಉರಿನಲ್ಲಿಯೂ ಒಂದೊಂದು ಹೆಸರು ಇರುವಂತೆಯೇ ಬಾವಲಿಗಳಿಗೂ ಇವೆ. ಈ ಹೆಸರುಗಳು ಬಾವಲಿಗಳ ಗುಣಲಕ್ಷಣಗಳನ್ನು ಸೂಚಿಸುವಂತೆ ಇರುತ್ತವೆ. ಆಯಾ ಪ್ರದೇಶ ಮತ್ತು ವಿವಿಧ ಜನಸಮೂಹಗಳಲ್ಲಿ ಬಾವಲಿಗಳ ಕುರಿತಾದ ವಿವಿಧ ಅಭಿಪ್ರಾಯಗಳನ್ನು ಕಾಣಬಹುದಾಗಿದೆ. ಕೆಲವೇದೆ ಬಾವಲಿಗಳನ್ನು ನಕಾರಾತ್ಮಕವಾಗಿ ಕಂಡರೆ, ಇನ್ನು ಹಲವು ಕಡೆಗಳಲ್ಲಿ ಸಕಾರಾತ್ಮಕವಾಗಿ ಕಾಣುವುದೂ ಇದೆ. ಮಾನವ ಚಟುವಟಿಕೆಗಳಿಲ್ಲದ ಪಾಳು ಬಿದ್ದ ಕಟ್ಟಡಗಳನ್ನು ಬಾವಲಿಗಳು ತಮ್ಮ ಆವಾಸಸ್ಥಾನವನ್ನಾಗಿ ಮಾಡಿಕೊಳ್ಳುತ್ತವೆ. ಇಂತಹ ಒಂದು ಸ್ಥಳವನ್ನು ನನಗೆ ನಮ್ಮ ಕನಾರ್ಟಿಕದ ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಯಲ್ಲಾಪುರದ ಒಂದು ಗ್ರಾಮಸ್ಥರು

ತೋರಿಸಿಕೊಟ್ಟರು. ಅಲ್ಲಿ ನಾನು ಕಂಡ ಬಾವಲಿ ಪ್ರಭೇದವನ್ನು ಮತ್ತು ಅದರ ವಿಶೇಷತೆಯನ್ನು ಈ ಲೇಖನದಲ್ಲಿ ವಿವರಿಸುತ್ತೇನೆ.

ಹೌದು, ಮೊಲದ ಕಿವಿಗಳಿಂತ ಸುಂದರವಾದ, ದೊಡ್ಡ ಕಿವಿಗಳನ್ನು ಹೊಂದಿರುವ ಬಾವಲಿಗಳೇ ಮೊಲದ ಕಿವಿಯ ಬಾವಲಿಗಳು. ಭಾರತದಲ್ಲಿರುವ 9 ಬಾವಲಿಗಳ ಕುಟುಂಬದಲ್ಲಿ (Family) ಮೊಲದ ಕಿವಿಯ ಬಾವಲಿಗಳೂ ಸೇರಿಕೊಳ್ಳುತ್ತವೆ. ಈ ಬಾವಲಿಯ ಕುಟುಂಬದ ವ್ಯಾಜಾಣಿಕ ಹೆಸರು 'ಮೊಡಮಾರ್ಟಿಡೆ' (Megadermatidae). ಭಾರತದಲ್ಲಿ ಈ ಕುಟುಂಬದ ಎರಡು ಪ್ರಭೇದದ (Species) ಬಾವಲಿಗಳಿವೆ. ಅವುಗಳಿಂದರೆ ಮೊಡಮಾರ್ಟಾಸ್ಪಾಸ್ಮಾ (Megaderma spasma) (ಚಿತ್ರ 1) ಮತ್ತು ಲ್ಯೋಡಮಾರ್ಟಿರಾ (Lyroderma lyra) (ಚಿತ್ರ 2).



ಚಿತ್ರ 1: *Megaderma spasma*



ಚಿತ್ರ 2: *Lyroderma lyra*

ಮೊಲದ ಕಿವಿಯ ಬಾವಲಿಯು ಭಾರತಕ್ಕೆ ಮಾತ್ರ ಸೀಮಿತವೇ?

ಮೊಡಮಾರ್ಟಾಸ್ಪಾಸ್ಮಾ ಸ್ಪಾಸ್ಮಾ ಭಾರತದಲ್ಲಿ ಹೆಚ್ಚಾಗಿ ಪಶ್ಚಿಮ ಹಾಗು ಪೂರ್ವಪಶ್ಚಿಮಗಳಲ್ಲಿ ಕಂಡುಬರುತ್ತದೆ. ಅದಲ್ಲದೇ ಉತ್ತರ ಭಾರತ ಹಾಗೂ ಈಶಾನ್ಯ ಭಾರತದ ಕೆಲವು ಕಡೆಗಳಲ್ಲೂ ಕಂಡುಬರುತ್ತದೆ (ಚಿತ್ರ 3). ಕೇವಲ ಭಾರತದಲ್ಲಿ ಮಾತ್ರವಲ್ಲದೇ, ಬಾಂಗಾಳದೇಶ, ಭೂತಾನ್, ಶ್ರೀಲಂಕಾ, ಫಿಲಿಫ್ರೆನ್ಸ್, ಇಂಡೋನೇಶಿಯಾ ಮುಂತಾದ ಭಾಗಗಳಲ್ಲಿಯೂ ಇದನ್ನು ಕಾಣಬಹುದು. ವಿಶೇಷವಾಗಿ ಈ ಬಾವಲಿಯ ಪ್ರಭೇದವು ಆಗ್ನೀಯ ಏಷ್ಟಾಕ್ ಸೀಮಿತವಾಗಿದೆ. ಇನ್ನು ಲ್ಯೋಡಮಾರ್ಟಿರಾ ಲ್ಯೋಡ್ ಭಾರತದಾದ್ಯಂತ ಕಂಡುಬರುತ್ತದೆ. ಅದಲ್ಲದೇ ಆಗ್ನೀಯ ಏಷ್ಟಾ ಮತ್ತು ದಕ್ಷಿಣ ಏಷ್ಟಾದ ದೇಶಗಳಾದ ಅಫ್ರಿಕಾನಿಸ್ತಾನ್, ಬಾಂಗಾಳದೇಶ, ಬಹಾರ, ಕಾಂಬೋಡಿಯಾ, ಚೈನಾ, ಲಾವೋಸ್, ಮಲೇಶಿಯಾ, ನೇಪಾಳ, ಪಾಕಿಸ್ತಾನ, ಶ್ರೀಲಂಕಾ, ಥೈಲಾಂಡ್ ಮತ್ತು ವಿಯತಾಂಗಳಲ್ಲಿ ಇದನ್ನು ನಾವು ನೋಡಬಹುದು (ಚಿತ್ರ 4).



ಚಿತ್ರ 3: ಮೆಗಾಡಮಾರ್ ಸಾಮಾನ್ಯ



ಚಿತ್ರ 4: ಲ್ಯೂರೋಡಮಾರ್ ಲ್ಯೂರ್

ಮೊಲದ ಕಿವಿಯ ಬಾವಲಿಗಳ ಆವಾಸಸ್ಥಾನಗಳು

ಮೆಗಾಡಮಾರ್ ಸಾಮಾನ್ಯಗಳು ತೇವ ಭರಿತ ಕಾಡು ಗಳಲ್ಲಿ ವಾಸಿಸುತ್ತವೆ. ಗುಹೆ, ಪಾಳುಬಿದ್ದ ಮನೆ, ಟೊಳ್ಳು, ಮರ ಮತ್ತು ಸುರಂಗಗಳು ಇವುಗಳ ಆವಾಸಸ್ಥಾನಗಳು. ಇವುಗಳು ಹೆಚ್ಚಾಗಿ ಸೆಣ್ಣ-ಸೆಣ್ಣ ಗುಂಪಿನಲ್ಲಿ ವಾಸಿಸುತ್ತವೆ. ಕೆಲವೇಲ್ಲೆ ಇವುಗಳು ತುಂಬಾ ಒತ್ತೊತ್ತಾಗಿ ಒಂದಕ್ಕೂಂದು ಅಂಟಿಕೊಂಡು ನೇತಾಡುತ್ತವೆ (ಚಿತ್ರ 5). ಲ್ಯೂರೋಡಮಾರ್ ಲ್ಯೂರಾದ ಆವಾಸಸ್ಥಾನವು ಗುಹೆ, ದೇವಸ್ಥಾನ, ಪಾಳುಬಿದ್ದ ಕಟ್ಟಡಗಳು ಮತ್ತು ಸುರಂಗ ಇತ್ಯಾದಿ ಸ್ಥಳಗಳು. ಇವೂ ಸಹ ಮೆಗಾಡಮಾರ್ ಸಾಮಾನ್ಯದಂತೆಯೇ ಗುಂಪುಗಳಲ್ಲೇ ವಾಸಿಸುತ್ತವೆ.



ಚಿತ್ರ 5: ಮೆಗಾಡಮಾರ್ ಸಾಮಾನ್ಯ

ಮೊಲದ ಕಿವಿಯ ಬಾವಲಿಗಳನ್ನು ಗುರುತಿಸುವುದು ಹೇಗೆ?

ನಾವು ಎಲ್ಲಾದರೂ ಈ ಮೇಲ್ಮೊಂದ ಆವಾಸಸ್ಥಾನಗಳಲ್ಲಿ ಬಾವಲಿಗಳನ್ನು ಕಂಡರೆ, ಮೊಲದ ಕಿವಿಯ ಬಾವಲಿಯ ಕುಟುಂಬವನ್ನು ಗುರುತಿಸುವುದು ಹೇಗೆ? ಸಹಜವಾಗಿಯೇ ಇವುಗಳ ಕಿವಿಗಳು ಮೊಲದ ಕಿವಿಗಳಂತೆಯೇ ಕಾಣಿಸುತ್ತವೆ. ಹಾಗಾಗಿ ಇತರ ಕುಟುಂಬಗಳಿಂದ ಈ ಬಾವಲಿಗಳನ್ನು ಬೇರೆಹೆಂಡಿಸುವ ಅಂಶವೆಂದರೆ ಅದು ಈ ಬಾಲಿಗಳ ಕಿವಿಯ ರಚನೆ. ಆದರೆ ಈಗಾಗಲೇ ನಾವು ನೋಡಿದಂತೆ ಮೆಗಾಡಮಾರ್ಟಿಡೆ ಕುಟುಂಬದೊಳಗೆ ಮೆಗಾಡಮಾರ್ ಸಾಮಾನ್ಯ ಮತ್ತು ಲ್ಯೂರೋಡಮಾರ್ಲ್ಯೂರ್ ಎಂಬ ಎರಡು ಪ್ರಭೇದಗಳಿವೆ. ಇವೆರಡೂ ಕೂಡ ಮೊಲದ ಕಿವಿಗಳಂತೆಯೇ ಕಾಣಬಹುದಿದ್ದ ಕಿವಿಗಳನ್ನು ಹೊಂದಿವೆ. ಇವುಗಳ ನಡುವೆ ವ್ಯಾತಾಸವನ್ನು ಮಾಡುವುದು ಹೇಗೆ ಎನ್ನುವ ಪ್ರಶ್ನೆಯು ನಮಗೆ ಸಹಜವಾಗಿಯೇ ಬರುತ್ತದೆ. ಅದಕ್ಕೆ ಲಿಜಾಂನದಲ್ಲಿ ಎರಡು ಉಪಾಯಗಳಿವೆ, ಅವುಗಳನ್ನು ನೋಡೋಣ.

ಮೂಗು ಮತ್ತು ಕಿವಿಯ ಆಕಾರದ ಗುರುತುಗಳು - ಮೊದಲ ಉಪಾಯ


ಮೊದಲೆಯಾದ ಸ್ಥಾನದಲ್ಲಿ ಮೂಗಿನ ಮೇಲ್ಮೈಗದ ರಚನೆಯು ಸಣ್ಣದಾಗಿದೆ ಮತ್ತು ಬದಿಗಳು ಸುಮಾರಾಗಿ 'C' ಆಕಾರವನ್ನು ಹೊಂದಿವೆ. ಆದರೆ ಲ್ಯಾರೋಡ್ಮಾರ್ಟ್ ಲ್ಯಾರಾದ ಮೂಗಿನ ಮೇಲ್ಮೈಗದ ರಚನೆಯು ಉದ್ದವಾಗಿದೆ ಮತ್ತು ಬದಿಗಳು ಸುಮಾರಾಗಿ ನೇರವಾಗಿವೆ (ಚಿತ್ರ 6). ಇದಲ್ಲದೇ ಇನ್ನೂ ಒಂದು ವ್ಯತ್ಯಾಸವನ್ನು ಸಹ ಇವುಗಳ ನಡುವೆ ಗುರುತಿಸಬಹುದು. ಅದೇನೆಂದರೆ ಈ ಎರಡೂ ಪ್ರಭೇದದ ಬಾವಲಿಗಳ ಕಿವಿಗಳು ಸೇತುವೆಯಾಕಾರದ ಚರ್ಮದಿಂದ ಕೂಡಿಕೊಂಡಿರುತ್ತವೆ. ಆದರೆ ಲ್ಯಾರೋಡ್ಮಾರ್ಟ್ ಲ್ಯಾರಾದ ಕಿವಿಗಳು ಮೊದಲೆಯಾದ ಸ್ಥಾನದಲ್ಲಿ ಅಂಟಿಕೊಂಡಿರುತ್ತವೆ



(ಚಿತ್ರ 6). ಹೀಗೆ ಮೂಗಿನ ರಚನೆ ಮತ್ತು ಕಿವಿಗಳ ನಡುವಿನ ಚರ್ಮದಿಂದ ಮೊಲದ ಕಿವಿಯ ಬಾವಲಿ ಪ್ರಭೇದಗಳ ನಡುವಿನ ವ್ಯತ್ಯಾಸವನ್ನು ಗುರುತಿಸಬಹುದು. ಇನ್ನು ನಾವು ಇವುಗಳ ನಡುವಿನ ವ್ಯತ್ಯಾಸವನ್ನು ಗುರುತಿಸಲು ಇರುವ ಎರಡನೇ ಉಪಾಯವನ್ನು ಗಮನಿಸೋಣ.

ಎಕೊಲೋಕೇಶನ್ ನ ಮುಖಾಂತಾರ ಗುರುತು - ಎರಡನೆಯ ಉಪಾಯ

ಹೆಚ್ಚಿನ ಬಾವಲಿಗಳಿಂತೆ ಇವುಗಳೂ ಸಹ ಎಕೊಲೋಕಿಂಗ್ ಮುಖಾಂತರ ಸಂಚಲನೆ, ಆಹಾರ ಹುಡುಕುವುದು ಮುಂತಾದವುಗಳನ್ನು ಪೂರ್ಣವಾಗಿ ನಿರ್ಣಯಿಸುತ್ತವೆ. ಎಕೊಲೋಕೇಶನ್ (Echolocation) ಎಂದರೆ ಧ್ವನಿಯನ್ನು ಹೊರಡಿಸಿ ಆ ಧ್ವನಿಯ ಎದುರಿನ ವಸ್ತುವಿಗೆ ತಗ್ಗಲಿ ಪ್ರತಿಧ್ವನಿತವಾದ ತರಂಗಗಳ ಮುಖಾಂತರ ಆಯಾ ವಸ್ತುಗಳನ್ನು ಗುರುತಿಸುವುದು. ಪ್ರತಿಯೊಂದು ಪ್ರಭೇದದ ಬಾವಲಿಯೂ ತನ್ನದೇ ಆದ ವಿಶಿಷ್ಟ ಎಕೊಲೋಕೇಶನ್ ಗಳನ್ನು ಹೊಂದಿದೆ. ಹಾಗಾಗಿ ಎಕೊಲೋಕೇಶನ್ ಮುಖಾಂತರವಾಗಿಯೂ ಸಹ ನಾವು ಮೊದಲೆಯಾದ ಸ್ಥಾನದಲ್ಲಿ ಮತ್ತು ಲ್ಯಾರೋಡ್ಮಾರ್ಟ್ ಲ್ಯಾರಾಗಳ ನಡುವಿನ ವ್ಯತ್ಯಾಸವನ್ನು ಗುರುತಿಸಬಹುದಾಗಿದೆ. ಮೊದಲೆಯಾದ ಸ್ಥಾನದ ಎಕೊಲೋಕೇಶನ್ ನ ಗರಿಷ್ಟ ಆವೃತ್ತಿಯು ಸರಿಸುಮಾರು 56 kHz (ಚಿತ್ರ 7) ಇದ್ದರೆ, ಲ್ಯಾರೋಡ್ಮಾರ್ಟ್ ಲ್ಯಾರಾದ್ಯೂ ಸರಿಸುಮಾರು 50 kHz ಇರುತ್ತದೆ (ಚಿತ್ರ 8). ಹೀಗೆ ಎಕೊಲೋಕೇಶನ್ ನ ಆವೃತ್ತಿಯ ವ್ಯತ್ಯಾಸದಿಂದಲೂ ಪ್ರಭೇದದ ವ್ಯತ್ಯಾಸವನ್ನು ನಾವು ಗುರುತಿಸಬಹುದಾಗಿದೆ.



ಚಿತ್ರ 7: ಮೊದಲೆಯಾದ ಸ್ಥಾನದ ಎಕೊಲೋಕೇಶನ್



ಚಿತ್ರ 8: ಲ್ಯಾರೋಡ್ಮಾರ್ಟ್ ಲ್ಯಾರಾದ ಎಕೊಲೋಕೇಶನ್

ಮೊಲದ ಕಿವಿಯ ಬಾವಲಿಗಳ ಆಹಾರ ಪದ್ಧತಿ

ಮೊಲದ ಕಿವಿಯ ಬಾವಲಿಗಳ ವೈಶಿಷ್ಟ್ಯವು ಬರಿ ಇವುಗಳ ಕಿವಿಗಳ ಅಂದ ಮತ್ತು ಆಹಾರಕ್ಕೆ ಸೀಮಿತವಲ್ಲ. ಇವುಗಳ ಆಹಾರ ಪದ್ಧತಿಯೂ ಸಹ ವಿಶೇಷವಾದುದೇ ಆಗಿದೆ. ಇದು ಸೂರ್ಯಾಸ್ತದ ಸುಮಾರು ಅಧ್ಯ ಗಂಟೆಯ ನಂತರ ಆವಾಸಸ್ಥಾನದಿಂದ ಆಹಾರಕ್ಕಾಗಿ ಹೂರ ಹಾರುತ್ತದೆ. ಹೇಗೆವಾಗಿ ಹಾರುವ ಮೊಡಮಾರ್ ಸ್ವಾಸ್ಥ್ಯವು ಮರ ಮತ್ತು ಪೂರ್ದೆಗಳ ಸುತ್ತ ಆಹಾರವನ್ನು ಬೇಟೆಯಾಡುತ್ತದೆ. ಈ ರೀತಿ ಇದು ಬೇಟೆಯಾಡುವಾಗ ಕೆಲವೋಮೈ ಮರದ ರೆಂಬೆಗಳಲ್ಲಿ ಅಧವಾ ಬಂಡೆಯ ಕೆಳಗೆ ಕೆಲ ನಿಲಿಷ್ಟಿಗಳ ಕಾಲ ನೇತಾಡುತ್ತಿರುತ್ತದೆ. ಹಾಗೂ ಕೆಲವೋಮೈ ತನ್ನ ಆವಾಸಸ್ಥಾನಕ್ಕೆ ಭೇಟಿಕೊಟ್ಟು ಹೋಗುತ್ತದೆ. ಇದರ ಆಹಾರವು ವೈಲಿಧ್ಯಮಯವಾಗಿದ್ದು ಚಿಟ್ಟೆ, ಪತಂಗ, ಮಿಡತೆ, ಚೀರುಂಡೆಗಳನ್ನು ತಿನ್ನುವುದರ ಜೊತೆ ಇಲಿಗಳನ್ನು ಸಹ ಬೇಟೆಯಾಡಿ ತಿನ್ನುತ್ತದೆ. ಇದು ಹಾರುತ್ತಿರುವ ಕೀಟಗಳಿಗಿಂತ ಹೆಚ್ಚಾಗಿ ವಿಶ್ವವಿಸುತ್ತಿರುವ ಕೀಟಗಳನ್ನು ಅಂದರೆ ಗಿಡಗಳಲ್ಲಿ ಇರುವ ಕೀಟಗಳನ್ನು ತಿನ್ನುತ್ತದೆ. ಹೆಚ್ಚಾಗಿ ಇದು ಆವಾಸಸ್ಥಾನದ ಸುತ್ತಮುತ್ತಲೇ ಬೇಟೆಯಾಡುತ್ತದೆ.

ಇನ್ನು ಲ್ಯಾರೋಡಮಾರ್ ಲ್ಯಾರಾದ ಆಹಾರ ಪದ್ಧತಿಯು ಇನ್ನೂ ಕುಶಲಕಾರಿಯಾಗಿದೆ. ಇದು ಸೂರ್ಯಾಸ್ತದ ಸುಮಾರು ಒಂದು ಗಂಟೆಯ ನಂತರ ಆವಾಸಸ್ಥಾನದಿಂದ ಆಹಾರಕ್ಕಾಗಿ ಹೂರ ಹಾರುತ್ತದೆ. ಇದು ನೆಲದಿಂದ ಕಡಿಮೆ ಎತ್ತರದಲ್ಲಿ ಹಾರುತ್ತಾ ಆಹಾರ ಹುಡುಕುತ್ತವೆ. ಇದಕ್ಕೆ ಎಕೊಲೋಕೇಶನ್ ಜೊತೆಗೆ ತಮಗೆ ಆಹಾರವಾಗುವ ಪ್ರಾಣಿಗಳು ಹೂರದಿಸುವ ಶಬ್ದಗಳನ್ನು ಗುರುತಿಸಿ, ಅವುಗಳನ್ನು ಬೇಟೆಯಾಡುವ ಸಾಮಾಧ್ಯವಿದೆ. ಇದು ವಿವಿಧ ಬಗೆಯ ಕೀಟಗಳನ್ನು ತಿನ್ನುವುದರೊಂದಿಗೆ, ಗುಬ್ಬಚ್ಚಿಯಂತಹ ಚಿಕ್ಕ ಗಾತ್ರದ ಪಕ್ಕಿಗಳು, ಹಲ್ಲಿಗಳು, ಕಪ್ಪೆಗಳನ್ನೂ ತಿನ್ನುತ್ತದೆ. ಅದರೊಂದಿಗೆ ಇದು ಇನ್ನೂ ಅಚ್ಚರಿಯಂಬಂತೆ ಮೀನುಗಳನ್ನೂ ತಿನ್ನುತ್ತದೆ. ಅಲ್ಲದೇ ಚಿಕ್ಕ ಗಾತ್ರದ ಬೇರೆ ಪ್ರಭೇದಗಳ ಬಾವಲಿಗಳನ್ನೂ ಸೇವಿಸುತ್ತದೆ.

ಇವುಗಳಿಂದ ನಮಗೇನು ಪ್ರಯೋಜನ?

ಈ ಬಾವಲಿಗಳು ವಿಶಿಷ್ಟವಾಗಿರುವುದು ಮಾತ್ರವಲ್ಲದೇ ಇವುಗಳಿಂದ ನಮಗೆ ಪ್ರಯೋಜನಗಳೂ ಸಹ ಇವೆ. ಅವುಗಳಲ್ಲಿ ಮುಖ್ಯವಾದವುಗಳಿಂದರೆ ಬೆಳೆಗೆ ಹಾನಿಯನ್ನುಂಟು ಮಾಡುವ ಕೀಟಗಳನ್ನು ಭಕ್ಷಿಸಿ ಬೆಳೆಗಳನ್ನು ಕೀಟಗಳಿಂದ ರಕ್ಷಿಸುವುದು. ಅಲ್ಲದೇ ಆಹಾರ ಸರಪಳಿಯಲ್ಲಿ ಮುಖ್ಯ ಪಾತ್ರವಹಿಸಿ ಪರಿಸರದ ಸಮಶೋಲನವನ್ನು ಕಾಪಾಡುವ ಕೆಲಸವನ್ನೂ ಮಾಡುತ್ತವೆ. ಹಾಗೂ ಇವುಗಳ ಹಿಕ್ಕೆಯು ಮಣಿನ ಫಲವತ್ತತೆಯನ್ನೂ ಸಹ ಹೆಚ್ಚಿಸುತ್ತದೆ. ಬಾವಲಿಗಳ ಬಗ್ಗೆ ಆಸಕ್ತಿಯನ್ನು ತೋರಿದಷ್ಟೂ ಸಹ ಅನೇಕ ಕುಶಲಕಾರಿ ಅಂಶಗಳು ತೆರೆದುಕೊಳ್ಳುತ್ತವೆ. ಮುದ್ದಾದ ಮೊಲದ ಕಿವಿಯ ಬಾವಲಿಗಳನ್ನು ನೋಡಿ ಅದರ ಜೀವನ ಶೈಲಿಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಮನಸ್ಸಿನಲ್ಲಿ ಮೂಡಿದವು. ಅವುಗಳಿಗೆ ಉತ್ತರವನ್ನು ಕಂಡುಕೊಳ್ಳಲು ಸಂಶೋಧನೆಗಳನ್ನೂ ಹೇಗೆ ನಡೆಸುವುದು ಎಂದುಕೊಳ್ಳುತ್ತಾ ಅಲ್ಲಿಂದ ಹಿಂದುರಿಗಿದೆ. **ತೇಬುನ: ಶ್ರದ್ಧಾ ಕುಮಾರ ಕೆ.**

ಹಿ.ಎಚ್.ಡಿ. ವಿದ್ಯಾರ್ಥಿನಿ, ಸೆಂಟರ್ ಫಾರ್ ರಿಸರ್ಚ್ ಇನ್‌
ಪ್ರೋರ್ ಅಂಡ್ ಅಪ್ಲೋಡ್ ಸೈನ್ಸ್, ಜ್ಞಾನ್ (ಡಿಮ್ಪ್-ಟು-
ಚಿಯನ್ಸಿಫಿಕ್), ಚೆರ್ನಾಕೂರು.

"ಕಾನನ" ಇ-ಮಾಸಿಕ ಪತ್ರಿಕೆಯ
15ನೇ ವಾರ್ಷಿಕೋತ್ಸವ

ಡಾ. ಅಶ್ವಧ ಕೆ. ಎನ್. ರವರ **"ಜಂಗಾಲ"**
ಪುಸ್ತಕ ಬಿಡುಗಡೆ ಕಾರ್ಯಕ್ರಮ

12ನೇ ಜನವರಿ 2025

ಡಾ. ಅಶ್ವಧ ಕೆ. ಎನ್.

ಜಂಗಾಲ



‘ಕಾನನ’ಕ್ಕೆ ಇವಿನ್ಯಾಸ ವರ್ತಣಗಳ ತರಬ್ಧಿ

ಪುಷ್ಟ ಮಾಸದ ಸಣ್ಣ ಚಳಿಗೆ ಬೆಂಗಳೂರು ತಣ್ಣಿಗೆ ಕುಳಿತ್ತಿದ್ದ ಆ ಭಾನುವಾರದ ಸಂಜೀವ ಅಲ್ಲೊಂದು ಜಾಗ ಸಾಹಿತ್ಯದ ಕಂಪ್ಯುಟಿಂಗ್ ಪ್ರಸರಿಸಿ ಬೆಚ್ಚನಾಗಿತ್ತು. ಪರಂಪ ಮಹಾಕಲೀ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜೇಂದ್ರ ಸಭಾಂಗಣ, ಹೊಸ ಬರಹಗಾರರ ಅವೋಷ ಸಮಾಗಮಕ್ಕೆ ಸಾಕ್ಷಿಯಾಗಲು ಸಿದ್ಧವಾಗಿತ್ತು. ಕನ್ನಡ ಸಾಹಿತ್ಯ ಲೋಕದ ಮೇರು ದಿಗ್ಜಿಟಾದ ರಾಷ್ಟ್ರಕಲೀ ಕುವೆಂಪು ಹಾಗೂ ಪೂರ್ಣಚಂದ್ರ ತೇಜಸ್ಸಿ ರವರ ಭಾವಚಿತ್ರಗಳು ವೇದಿಕೆಗೆ ಮೆರುಗು ನೀಡಿದ್ದವು. ಕನಾಟಕದ ಮೂಲೆಮೂಲೆಯಿಂದ ಆಗಲಿಸಿದ್ದ ಪರಿಸರಾಸಕ್ತ ಬರಹಗಾರರ ಮೇಳವೇ ಮೇಳಸಿದಂತಿತ್ತು. ಅದು ಕಾನನ ಇ-ಮಾಸಪತ್ರಿಕೆಯು ಹದಿನ್ಯಾದ ಸಂಭಂದ ವಸಂತಗಳನ್ನು ಪೂರ್ಣಸಿದ್ದ ಹಿನ್ನಲೆಯಲ್ಲಿ ಅಯೋಜಿಸಿದ್ದ ಕಾರ್ಯಕ್ರಮ. ಆದರೆ ಇಡೀ ಕಾರ್ಯಕ್ರಮದಲ್ಲಿ ಕಾನನದ ಬರಹಗಾರರನ್ನು ಮುನ್ನಲೆಯಲ್ಲಿ ನಿಲ್ಲಿಸಿದ್ದು ಅದರ ಹೆಗ್ಲಿಕೆಯೇ ಸರಿ.

ಕಾನನ ಇ-ಮಾಸಪತ್ರಿಕೆಯು ವೈಲ್‌ಲ್ಯಾಂಡ್ ಲೈಫ್ ಕನ್ಸರ್ವೇಷನ್ ಗ್ರೂಪ್ (WCG) ತಂಡದ ಕನಸಿನ ಕೂಸು. ಬನ್ನೀರುಫುಟ್ಟಿದ ಪಕ್ಕದಲ್ಲಿ ನೆಲೆಗೊಂಡಿರುವ ಈ ಸಂಸ್ಕೃತ ಅಲ್ಲಿಯ ಪರಿಸರದ ಬಗ್ಗೆ ಪರಿಣಿತಿ ಹೊಂದಿರುವ ಯುವ ಸದಸ್ಯರ ಪಡೆ. ಅವರೆಲ್ಲರೂ ಪ್ರಕೃತಿಯ ಮಡಿಲೆನಲ್ಲೇ ಹುಟ್ಟಿ ಬೆಳೆದವರು. ಕಾನನ ಮಾಸ ಪತ್ರಿಕೆಯನ್ನು ಒದುಗರಿಗೆ ಕೊಡುಗೆ ನೀಡಿರುವುದರ ಜೊತೆಗೆ ಆ ಸಂಸ್ಕೃತ ಮಾಡಿರುವ ನಿಸರ್ಗಪರ ಕಾರ್ಯಗಳನ್ನು ನೆನೆದರೆ

ಒದುಗರಿಗೆ WCG ತಂಡದ ಕುರಿತು ಹೆಚ್ಚಿನ ಪರಿಚಯವಾಗುತ್ತದೆ. ಈ ಸಂಸ್ಥೆಯು ಬನ್ನೀರುಫಟ್ಟದಿಂದ ಆನೇಕಲ್ಲಾ ವರೆಗಿನ ರಸ್ತೆ ಬದಿಯ ಸಾಲುಮರಗಳನ್ನು ವೈಜ್ಞಾನಿಕವಾಗಿ ದಾಖಲಿಸಿದೆ. ಬನ್ನೀರುಫಟ್ಟ ರಾಷ್ಟ್ರೀಯ ಉದ್ಯಾನವನದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ, ಈ ಅರಣ್ಯ ವ್ಯಾಪ್ತಿಯಲ್ಲಿ ಕಂಡು ಬರುವ ಸುಮಾರು 200 ಪ್ರಭೇದದ ಪಕ್ಷಿಗಳನ್ನು ದಾಖಲಿಸಿದೆ. ಆ ಪ್ರದೇಶದಲ್ಲಿ ಕಂಡು ಬರುವ ಕೀಟ ಸಂಕುಲ, ಚಿಟ್ಟೆಗಳು, ಜೀಡಗಳು, ಉರಗಗಳು, ಕಪ್ಪೆಗಳನ್ನು ದಾಖಲಿಸಿದೆ. ಅರಣ್ಯ ಇಲಾಖೆಯವರು ನಡೆಸುವ ಆನೆಗಣತಿಯಲ್ಲಿ ಸಹಕರಿಸಿದೆ. ರಾಮಕೃಷ್ಣ ಮಿಷನ್ ಶಿವನಹಳ್ಳಿ ಯವರು ನೆಟ್ಟು ಬೆಳೆಸುತ್ತಿರುವ ಗಿಡ ಮರಗಳಿಗೆ ಬೇಸಿಗೆ ಸಮಯದಲ್ಲಿ ನೀರೆರೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಬನ್ನೀರುಫಟ್ಟ ರಾಷ್ಟ್ರೀಯ ಉದ್ಯಾನವನದ ಪಕ್ಷದಲ್ಲಿನ ಕಾಳೇಶ್ವರಿ ಗ್ರಾಮದ ಕೆರೆಯ ಸುಮಾರು ಒಂದು ಎಕರೆ ಜಾಗವನ್ನು ಭೂಗಳ್ಳರಿಂದ ರಕ್ಷಿಸಿ, ಕೆರೆಯ ಆವರಣದಲ್ಲಿ ಸುಮಾರು 500ಕ್ಕಿಂತಲೂ ಹೆಚ್ಚಿನ ಸಸಿಗಳನ್ನು ನೆಟ್ಟು ಪ್ರೋಣಿಸುವ ಕಾರ್ಯದಲ್ಲಿ ನಿರತವಾಗಿದೆ.

ಪರಿಸರದ ಬಗ್ಗೆ ಮಕ್ಕಳಲ್ಲಿ ಕಾಳಜಿ ಮೂಡಿಸಲು ಜಂಗಲ್ ಲಾಡ್ಸ್ ಮತ್ತು ರೆಸಾರ್ಟ್‌ನ ನವರ ಸಹಯೋಗದೊಂದಿಗೆ ಬನ್ನೀರುಫಟ್ಟ ಸುತ್ತು ಮುತ್ತಲಿನ ಸರ್ಕಾರಿ ಶಾಲಾ ಮಕ್ಕಳಿಗೆ 'ವನ್ಯ ವಿಜ್ಞಾನ ವಿಹಾರ' ಎಂಬ ಕಾರ್ಯಕ್ರಮವನ್ನು ನಡೆಸುತ್ತಿದೆ. ಮಕ್ಕಳಿಗೆ, ಯುವ ಜನರಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲು ಆವರದ್ದೇ ಕಾಂಪ್ ಸೇಟ್ ಆದ 'ಅಡವಿ ಫೀಲ್ಡ್ ಸ್ಟ್ರೋಫ್ನ' ನಲ್ಲಿ ಬೇಸಿಗೆ ಶಿಬಿರವನ್ನು, ಹಲವಾರು ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸುತ್ತಲೂ ಅರಣ್ಯವಿರುವ ಕಾರಣ ಅದೇ ಅವರಿಗೆ ಪ್ರಯೋಗ ಶಾಲೆಯಾಗಿದೆ. ಮಕ್ಕಳಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು, ಅದರ ಬಗ್ಗೆ ಒಲವು ಮೂಡಿಸಲು ತಂಡದ ಸದಸ್ಯರೇ ಸರೆಹಿಡಿದಿರುವ ಹಲವಾರು ಉತ್ತಮ ಭಾಯಾಚಿತ್ರಗಳನ್ನು ಮುದ್ರಿಸಿ ಪ್ರದರ್ಶಿಸುತ್ತಿದೆ. ಈ ಎಲ್ಲ ಕಾರ್ಯಕ್ರಮಗಳನ್ನು ಮುಖ್ಯವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿದೆ. ನವೆಂಬರ್ 2011 ರಿಂದ ಕನ್ನಡ ಭಾಷೆಯಲ್ಲಿ 'ಕಾನನ್' ಎಂಬ ಇ-ಮಾಸ ಪತ್ರಿಕೆಯನ್ನು ಪ್ರಕಟಿಸುತ್ತಿದೆ. ವನ್ಯವಿಜ್ಞಾನ ಕುರಿತಾದ ಕನ್ನಡದ ಏಕೈಕ ಇ-ಮಾಸಪತ್ರಿಕೆ ಎಂಬ ಹೆಗ್ಲಿಕೆಗೆ ಇದು ಪಾತ್ರವಾಗಿದೆ.



ಕಾನನ ಮಾಸಪತ್ರಿಕೆಯು ತನ್ನ ಧೋಯ 'ನಿಸಗದೆಡೆಗ ಪಯಣ' ಕ್ಕೆ ತಕ್ಷಂತೆ ಪರಿಸರ, ಜೀವಸಿರಿ, ಕಾಡು, ಸಂರಕ್ಷಣೆ ಕುರಿತಾದ ಪತ್ರಿಕೆಯಾದ್ವಿರಿಂದ ಬರಹಗಾರರ ಜೊತೆ ಅನೇಕ ಪರಿಸರಾಸಕ್ತರು, ಪರಿಸರ ಹೋರಾಟಗಾರರು, ಸ್ವಯಂ ಸೇವಕರು ಕೂಡ ಉಪಸ್ಥಿತಿರದ್ದು ಬರಹಗಾರರ ಉತ್ಸಾಹ ಇಮೃಡಿಗೊಳ್ಳಲು ಕಾರಣವಾಗಿತ್ತು. ಆರಂಭದಲ್ಲಿ ಅಧ್ಯ ಮಾತ್ರವೇ ತುಂಬಿದ್ದ ಸಭಾಂಗಣ ಕೆಲವು ನಿಲಿಷ್ಣಗಳ ನಂತರ ಹಿಂತಿರುಗಿ ನೋಡಿದರೆ ಕುಚ್ಯಾಗಳೆಲ್ಲಾ ಭಕ್ತಿಯಾಗಿದ್ದವು. ಶ್ರೀಲ್ಕಾಶ್ಮಿ ಕಲ್ಲಿಗನೂರು ರವರ ಸುಶ್ರಾವ್ಯ ಕಂಠಸಿರಿಯಲ್ಲಿ ಮೂಡಿಬಂದ ಸೋಲಿಗರ ಕುರಿತಾದ ಜನಪದ ಸಾಲುಗಳು ಇಡೀ ಸಭಾಂಗಣದಲ್ಲಿ ವಿಶ್ರಿತ ಅನುಭೂತಿಯನ್ನು ಉಂಟುಮಾಡಿತ್ತು. ದೇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಗಬೇಕೆಂಬ ಅಲ್ಲವಿತ ಕಟ್ಟಳೆಯನ್ನು ಮುರಿದು ಜನಪದ ಗೀತೆಯೊಂದಿಗೆ ವೇದಿಕೆಗೆ ಚಾಲನೆ ನೀಡಿದ್ದು ವಿಶೇಷವೆನಿಸಿತು.



© ಅರವಿಂದ ರಂಗನಾಥ

ಜಾಣಿನದ ಧೋತ್ಸವಾದ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸುವಾಗ ದೀಪ ಬೆಳಗುವವರು ಸಹಜವಾಗಿಯೇ ಪಾದರಕ್ಷೇಯನ್ನು ಕಳೆಚುತ್ತಾರೆ. ಆದರೆ ಗಿಡಕ್ಕೆ ನೀರೆರೆದು ಉದ್ಘಾಟಿಸುವಾಗ ಸಾಮಾನ್ಯವಾಗಿ ಈ ಸಂಪ್ರದಾಯ ಕಾಣುವುದಿಲ್ಲ. ಆದರೆ ಈ ಕಾರ್ಯಕ್ರಮದ ಪ್ರತಿಯೋವ ಅತಿಧಿಗಳು ತಮ್ಮ ಪಾದರಕ್ಷೆ ತೆಗೆದು ಗಿಡಕ್ಕೆ ನೀರೆರೆದಾಗ ಎಲ್ಲಾ ಜಾಣಿನದ ಮೂಲ ಪರಿಸರವೇ ಎಂಬುದನ್ನು ಸಾರಿ ಹೇಳಿದಂತಿತ್ತು.

ಶ್ರೀವನಹಳ್ಳಿಯ ರಾಮಕೃಷ್ಣ ವೀಷನ್ನಿನ ಸ್ಥಾಪಿ ವಿಷ್ಣುಮಯಾನಂದಜೀ ಕಾರ್ಯಕ್ರಮದ ಮುಖ್ಯ ಅತಿಧಿಯಾಗಿ ಆಗಮಿಸಿದ್ದ ವೇದಿಕೆಯಲ್ಲಿ ಆಧ್ಯಾತ್ಮದ ಪ್ರಭೇಯನ್ನು ಹೊಮೀಸಿತು. ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳಿಗೆ ಆಗಮಿಸದ ಪೂಜ್ಯರ ಉಪಸ್ಥಿತಿ ಆಯೋಜಕರ ಕಂಗಳಲ್ಲಿ ಸಾರ್ಥಕತೆಯ ಹೊಳೆಪನ್ನು ಸೃಷ್ಟಿಸಿತ್ತು. ವಿಷ್ಣುಮಯಾನಂದಜೀ ಮಾತುಗಳಲ್ಲಿ ಅವರಿಗಿರುವ ಪರಿಸರದ ನೈಜಕಾಳಜಿಯ ದಿವ್ಯದರ್ಶನವಾಗುತ್ತಿತ್ತು. ತಮ್ಮ ಮಾತಿನುದ್ದುಹೂ ಪರಿಸರ ಸಂರಕ್ಷಣೆ ಕುರಿತಾಗಿಯೇ ಮಾತನಾಡುತ್ತಿದ್ದ ಅವರು ಆಯೋಜಕರ ಹಿನ್ನಲೆಯನ್ನು ಬಲ್ಲವರಾದ್ವರಿಂದ ಪದೇ ಪದೇ ಅವರ ಬೆನ್ನು ತಟ್ಟಿವುದನ್ನು ಮರೆಯಲಿಲ್ಲ.




ಅ. ಅಶ್ವಧ ಕೆ. ಎನ್. ರವರ್ "ಜಾಗಾಲ್"
ಪ್ರಸ್ತರಕ ಬಿಡುಗಡೆ ಕಾರ್ಯಕ್ರಮ

12ನೇ ಜನವರಿ 2025

ಕಾರ್ಯಕ್ರಮದ ಪ್ರಮುಖ ಆರ್ಕಣಣೆಯಾಗಿ ಕಂಡು 'ಜಂಗಲ' ಪುಸ್ತಕ ಬಿಡುಗಡೆ. ಕಾನನ ಪತ್ರಿಕೆಯ ಪ್ರಧಾನ ಸಂಪಾದಕರು ಹಾಗೂ WCG ಯ ಸಂಸ್ಥಾಪಕ ಸದಸ್ಯರೂ ಆಗಿರುವ ಡಾ. ಅಶ್ವಧ ಕೆ. ಎನ್. ರವರ ರಚನೆಯ ಪುಸ್ತಕ. ಬಾಲ್ಯದಿಂದಲೂ ಕಾಡಿನ ಒಡನಾಟದಲ್ಲಿ ಬೆಳೆದ ಅಶ್ವಧ ಅವರು ತಮ್ಮ ಅನುಭವದ ಬುಕ್ತಿಯನ್ನು ಈ ಪುಸ್ತಕದಲ್ಲಿ ಒದುಗರಿಗಾಗಿ ಬಿಚ್ಚಿಟ್ಟಿದ್ದಾರೆ. ವಿಶೇಷವಾಗಿ ಹಕ್ಕಿಗಳ ಬದುಕಿನ ಕತೆಗಳನ್ನು ಸರಳ ಪದಗಳಲ್ಲಿ ಪೋಣಿಸಿ ಹೇಳಿರುವುದು ಸಾಮಾನ್ಯ ಒದುಗನಿಗೂ ಅಪ್ಯಾಯವೆನಿಸುತ್ತದೆ. 'ಜಂಗಲ' ಎಂಬ ವಿಶೇಷ ಶೀರ್ಷಕೆಯನ್ನು ತಮ್ಮ ಪುಸ್ತಕಕ್ಕೆ ನೀಡಿ ಒದುಗರ ಕುತೂಹಲ ಹಚ್ಚಿಸಿದ್ದಾರೆ. ಪುಸ್ತಕಕ್ಕೆ ಮುನ್ನಡಿ ಬರೆದಿರುವ ಸ್ವಾಲ್ಪಿ ಲಿಷ್ಟ್‌ಮಯಾನಂದರು ನಕಾರಾತ್ತಿಕವಾದ ರೋಮಾಂಚನಕಾರಿ ಪುಸ್ತಕಗಳಿಗೂ, ಸಹಜತೆಯನ್ನೇ ಮೃಹೊಡ್ಡ 'ಜಂಗಲ'ದಂತಹ ಪುಸ್ತಕಗಳಿಗೂ ಇರುವ ವ್ಯತ್ಯಾಸವನ್ನು ಸ್ಥಿರಿಸಿ, ಲೇಖಕರನ್ನು ಅಭಿನಂದಿಸಿದರು. ಇನ್ನು ಪುಸ್ತಕಕ್ಕೆ ಬೆನ್ನಡಿ ಬರೆದ ಕ್ಷಮಾ ವಿ. ಭಾನುಪ್ರಕಾಶ ಮಾತನಾಡಿ ಪುಸ್ತಕದ ಕುರಿತು ಪಕ್ಷಿನೋಟ ನೀಡುವುದರ ಜೊತೆಯಲ್ಲಿ ತಮ್ಮದೇ ಆದ ವಿಶೇಷ ಶೈಲಿಯಲ್ಲಿ ಪುಸ್ತಕದ 'ಹಸಿರು ಪುಕ್ಕ' ಕತೆಯನ್ನು ಒದಿದ್ದು ಕೇಳುಗರಿಗೆ ಆಹಾದತೆಯನ್ನು ನೀಡಿತು. ಕೃತಿಯ ಕತ್ತು ಡಾ. ಅಶ್ವಧ ರವರು ಮಾತನಾಡಿ ಬಾಲ್ಯದಿಂದಲೂ ಅವರ ಮೇಲೆ ಪರಿಣಾಮ ಬೀರಿದ ರಾಮಕೃಷ್ಣ ಬೀಷನ್ ಬಗ್ಗೆ ನೆನೆದು ಸ್ವಾಲ್ಪಿ ಲಿಷ್ಟ್‌ಮಯಾನಂದರ ಪರಿಸರ ಕಾಳಜಿಯನ್ನು ಶಾಖಿಸಿದರು. ಪುಸ್ತಕವನ್ನು ಹೊರತರುವಲ್ಲಿ ಅವರಿಗೆ ಸಹಕರಿಸಿದ ಪ್ರತಿಯೋವರನ್ನು ಸ್ಥಿರಿಸುವುದನ್ನು ಅವರು ಮರೆಯಲ್ಲ.



ಸಭಿಕರನ್ನು ಸೂಜಿಗಲ್ಲಿನಂತೆ ಸೇಳೆದ ಮತ್ತೊಮ್ಮೆ
ಅತಿಥಿಯೆಂದರೆ ಡಾ. ಸಂಜಯ್ ಗುಬಿಂ. ಬಹುಶಃ ಈ
ಹೆಸರಿಗೆ ಹೆಚ್ಚಿನ ಪರಿಚಯದ ಅವಶ್ಯಕತೆಯೇ ಇಲ್ಲ.
ವನ್ಯಜೀವಿಗಳ ಕುರಿತು ಕಿಂಚಿತ್ತು ಕಾಳಜಿ
ಹೊಂದಿರುವವರಿಗೂ ಸಹ ಈ ಹೆಸರು ಚಿರಪರಿಚಿತ.
ವನ್ಯಜೀವಿ ಸಂರಕ್ಷಣೆಯಲ್ಲಿ ಯಾವುದೇ ವ್ಯಾಯಕ್ಕಿರುತ್ತದೆ ಎಂಬುದನ್ನು ತೋಡಿಸಿಕೊಂಡು ಹಲವು
ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ
ಜಗಜ್ಞಾಹಿರಾದ ಹೆಸರು ಅದು. ಪೂರ್ಜಂತೇ ರವರ
ಕವಾರಲ್ಲೋ ಪುಸ್ತಕ ಓದಿದ ಪೇರಣೆಯಲ್ಲಿ 'ಮದುವೆ'
ಎಂಬ ದುರಂತ ನನ್ನ ಜೀವನದಲ್ಲಿ ನಡೆದು ಹೋಯಿತು
ಎಂದು ಹೇಳಿ ನೆರೆದವರನ್ನು ಸಣ್ಣ ನಗೆಗಡಲಿನಲ್ಲಿ
ತೇಲಿಸಿ, ಸಭಿಕರೊಂದಿಗೆ ಸಂವಾದದಲ್ಲಿ ತೋಡಿದ
ಹಿತಿಗಳನ್ನು ಹಂಚಿಕೊಂಡರು. ಪರಿಸರ ಸಂರಕ್ಷಣೆ ಕೇವಲ
ಸಂಘ ಸಂಸ್ಥೆಗಳ ಜವಾಬ್ದಾರಿಯಷ್ಟು ಆಗಿರದೆ ನಿಸರ್ಗದ
ಕ್ಷಯ ಆದ್ಯ ಕರ್ತವ್ಯವೆಂಬುದನ್ನು ಮನಗಾಣಿಸಲು



ಬಸವನಗುಡಿ ರಾಮಕೃಷ್ಣ ಮರದ ಸ್ಥಳೀಯ ಸೌಖ್ಯನಂದಜಿ ಮಾತನಾಡಿ ಪುಟ್ಟ ಪುಟ್ಟ ಮಕ್ಕಳಲ್ಲಿ ಪ್ರಕೃತಿಯ ಕುರಿತು, ಜೀವಚರಗಳ ಕುರಿತು ಹೀಗೆ ಮೂಡಿಸುವ ಕೆಲಸವನ್ನು ಮಾಡಿದರೆ ಮುಂಬರುವ ದಿನಗಳಲ್ಲಿ ಅವುಗಳ ಸಂರಕ್ಷಣೆಗೆ ಯಾವುದೇ ಹೋರಾಟಗಳ ಅವಶ್ಯಕತೆ ಇರುವುದಿಲ್ಲ ಎಂದರು. ಸಹಾಯಕ ಅರಣ್ಯ ಸಂರಕ್ಷಣಾರ್ಥಿಕಾರಿಗಳಾದ ಶ್ರೀ ಗಣೇಶ್ ಎ. ತಡಗಣಿ ಯವರು ಸಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಧಿಯಾಗಿ ಭಾಗವಹಿಸಿ ಬನ್ನೀರುಷಟ್ಟು ಅರಣ್ಯ ಪ್ರದೇಶದಲ್ಲಿ ಇಲಾಖೆಯು ಮಾಡಿದ ಹಲವಾರು ಕಾರ್ಯಕ್ರಮಗಳಲ್ಲಿ WCG ತಂಡದ ಸದಸ್ಯರು ಕೆಜೊಡಿಸಿದ ಸಂದರ್ಭಗಳನ್ನು ಮೇಲುಕುಹಾಕಿದರು. ಶಾಲಾ ಮಕ್ಕಳಲ್ಲಿ ನಿಸರ್ಗ ಪ್ರೇಮ ಬೆಳೆನಲು ಅಶ್ವಧ ಹಾಗೂ ಶಂಕರಪ್ಪರವರ ಗಳೆಯರ ಬಳಗೆ ಮಾಡುತ್ತಿರುವ ಜಾಗೃತಿ ಕಾರ್ಯಕ್ರಮಗಳನ್ನು ಹಲವು ವರ್ಷಗಳಿಂದ ನೋಡಿ ಮೇಚ್ಚಿರುವುದಾಗಿ ತಿಳಿಸಿದರು.

'ಕಾನನ' ಪತ್ರಿಕೆಯ ಹದಿನ್ಯೇದನೇ ವಾರ್ಷಿಕೋತ್ಸವ ಹಾಗೂ '**ಜಂಗಾಲ**' ಪುಸ್ತಕ ಬಿಡುಗಡೆಯ ಎರಡು ಸಂಭಿಮಂಗಳ ನಡುವೆ ಇಡೀ ಸಭಾಂಗಣ ಕಳೆಗಟ್ಟಿತ್ತು. ಈ ಸಂಭಿಮಕ್ಕೆ ಸಾಕ್ಷಿಯಾಗಿದ್ದ '**ಕಾನನ**'ದ ಕೊಡುಗೆದಾರರನ್ನು ಗೌರವಿಸುವ ಕಾರ್ಯ ಆರಂಭವಾಯಿತು. ಕಾನನ ಬರಹಗಾರರ ತಂಡದಲ್ಲಿನ ವ್ಯಾಲಿಧ್ಯತೆ ವೇದಿಕೆಯ ಮೇಲೆ ಗೋಚರಿಸಲಾರಂಭಿಸಿತು. ಲಿದ್ಯಾಧಿಕಾರಿಗಳು, ಶ್ರೀಕೃಷ್ಣರು, ಉಪನಾಯಕರು, ಧಾರ್ಯಾಚಿತ್ರಗಾರರು, ಪರಿಸರಾಸಕ್ತರು, ಗೃಹಿಣಿಯರು, ಐಟಿ ಉದ್ಯೋಗಿಗಳು, ಹೀಗೆ ಹಲವು ಕ್ರೇತ್ಯಾದ ಬರಹಗಾರರು ಒಬ್ಬೊಬ್ಬರಾಗಿಯೇ ವೇದಿಕೆಗೆ ಬಂದು ನೆನಪಿನ ಕಾಣಿಕೆ ಸ್ವೀಕರಿಸಿ ಎಲ್ಲಾ ಅತಿಧಿಗಳೊಡನೆ ಪ್ರೋಣೋ ಶ್ಲಷ್ಟಿಸಿಕೊಂಡುದ್ದು ಮಾತ್ರ ಅವಿಸ್ತರಣೀಯ. '**ಕಾನನ**' ಕುರಿತು ಅಭಿಪ್ರಾಯ ವ್ಯಕ್ತಪಡಿಸುವ ಸರದಿ ಬರಹಗಾರರದ್ವಾದಾಗ ಹೊಸ ಲೇಖಕರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕಾನನ ತಂಡಕ್ಕೆ ಧನ್ಯವಾದ ತಿಳಿಸಿದರು.



ಕಾನನ ಪತ್ರಿಕೆಗೂ, ಬರಹಗಾರರಿಗೂ ನೇರ ಕೊಂಡಿಯಾದ ನಾಗೇಶ್ ರವರು ತಮ್ಮ ಸರಳ ಸಹಜ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ನೆರೆದಿದ್ದವರೆಲ್ಲರನ್ನೂ ಪಂದಿಸಿದರು. ದೀಪ್ತಿರವರ ಜೀನುದನಿಯ ಅಚ್ಚಕಟ್ಟಾದ ನಿರೂಪಣೆಯಲ್ಲಿ ನಡೆದ ಕಾರ್ಯಕ್ರಮ ಹೊಸ ಬರಹಗಾರರ ಮನಸ್ಸಿನಲ್ಲಿ ಅಚ್ಚಿಯದೇ ಉಳಿಯುವುದಂತು ಸತ್ಯ. 'ಕಾನನ' ಇ-ಮಾಸ ಪತ್ರಿಕೆಯ ತಂಡಕ್ಕೆ ಮತ್ತೊಮ್ಮೆ ಅಭಿನಂದನೆಗಳು.



**ಲೇಖನ: ಶ್ರೀಕಾಂತ ಎ. ವಿ.
ಶ್ರೀವರ್ಮೋಗ್ ಜಿಲ್ಲೆ**



ಶ್ರಾವಣ ಚಿಮ್ಮತ್ತಾ ತಾರಂಜನ!

ವಿವಿ ಅಂಕಟ

ತಲೆಯಲ್ಲಿಯೇ ಪಾಳ್ಣಿಂಗ್ ನಡೆದಿತ್ತು. ಸಂಜೆ ಯಾವ ಶೋಗೆ ಹೊದರೆ ಸಿನೆಮಾ ಮುಗಿಯುವ ಸಮಯ, ಉಂಟದ ಸಮಯಕ್ಕೆ ಸರಿಯಾಗಿ ಮುಗಿಯುತ್ತದೆ ಎಂದು. ಜೊತೆಗೆ ಮಲ್ಪೆಕ್ಕೆ ಆದ್ವರಿಂದ ಸಿನೆಮಾ ಟಿಕೆಟ್ ಸ್ವಲ್ಪ ದುಬಾರಿಯೇ ಇರುತ್ತದೆ. ಆದ್ವರಿಂದ ಕಡಿಮೆ ದರ ಇರುವ ದಿನ ಹಾಗೂ ಕಡಿಮೆ ದರ ಇರುವ ಶೋ ಅನ್ನು ಆರಿಸಿಕೊಳ್ಳುತ್ತೇನೆ. ಅಂತಹುದೇ ಒಂದು ದಿನ. ಬಹು ದಿನಗಳ ನಂತರ ಸಿನೆಮಾಗೆ ಹೊಗಬೇಕೆಂಬ ಮನಸ್ಸಾಗಿ ಈ ರೀತಿಯ ಪಾಳ್ಣಿಂಗ್ ಮಾಡಿ ಇಟ್ಟಿದ್ದೆ. ಆದರೆ ಇಷ್ಟೆಲ್ಲಾ ಲೆಕ್ಕಾಚಾರ ಮಾಡಿ, ಕೂಡಿ-ಕಳೆದು, ಅಳೆದರೂ ಅಂದು ನಾನು ಸಿನೆಮಾ ನೋಡಲಾಗಲೀಲ್ಲ. ಅದಕ್ಕೆ ಮುಖ್ಯ ಕಾರಣ ಎರಡಿವೆ, ಅದರಲ್ಲಿ ಒಂದು ಸಿನೆಮಾ ಶುರುವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಟಿಕೆಟ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಆನ್ ಲೈನ್ ನಲ್ಲಿ ಸೇಲ್ ಆಗುತ್ತಿದ್ದವು. ಆಗ ನನಗೆ ಬೇಕಾದ ಮಧ್ಯದ ಕುಚಿರೆ ಕಣ್ಣರೆಯಾಗುತ್ತಾ ಹೊಯಿತು. ಜೊತೆಗೆ ಆ ಮಲ್ಪೆಕ್ಕೆ ನ ಪಾಪಿಗಳು, ಹೀಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿದ್ದ ಬುಕಿಂಗ್ ಗಳನ್ನು ಗಮನಿಸಿ ಅದಕ್ಕೆ ತಕ್ಷಂತ ಸಿನೆಮಾ ಟಿಕೆಟ್ ದರವನ್ನೂ ಏರಿಸುತ್ತಾ ಹೊದರು. ಗಂಟೆ ಗಂಟೆಗೆ ದರ ಏರುತ್ತಾ ಹೊಗಿ, ಮೊದಲಿಗೆ ನಾನು ನೋಡಿದ್ದ ಟಿಕೆಟ್ ದರಕ್ಕಿಂತ ಶೋ ಶುರುವಾಗುವ ಕೊನೆಯ ಅಧಿಗಂಟೆಯಲ್ಲಿ ಟಿಕೆಟ್ ದರ ಎರಡು ಪಟ್ಟು ಹೆಚ್ಚಿತ್ತು. ಅದರ ಜೊತೆಗೆ ನನಗೆ ಸಿನೆಮಾ ಸೆವಿಯಲು ಬೇಕಿದ್ದ ಮಧ್ಯದ ಕುಚಿರೆಯೂ ಸೇಲ್ ಆಗಿದ್ವರಿಂದ ಅಂದು ನಾನು ತಲೆಯಲ್ಲಿ ಮಾಡಿದ ಪಾಳ್ಣಿಂಗ್ ತಲೆಯಲ್ಲೇ ಉಳಿದಿತ್ತು. ಸಿನೆಮಾಗೆ ಹೊಗಿದ್ದ ನನ್ನ ಯೋಚನೆಯನ್ನು ಮಾರುಕಟ್ಟೇಗೆ ತಕ್ಷಂತ ದರ ಏರಿಸಿದ ಬಿಸಿ ಕೊಲೆ ಮಾಡಿತ್ತು.



ಇದು ನನ್ನ ಸಿನೆಮಾ ಕಥೆ. ಎಂದಿನಂತೆ ಇದರಿಂದ ತಿಳಿಯಲ್ಪಡೇನೋ ಒಂದು ವಿಷಯ ನಮ್ಮ ಈ ಬಾರಿಯ ಅಚ್ಚರಿ ಮೂಡಿಸುವ ಸಂಶೋಧನೆಯ ಪೀಠಿಕೆಯೇ. ಈ ಮೇಲೆ ಹೇಳಿರುವಂತೆ ಸಮಯ-ಸಂದರ್ಭಕ್ಕೆ ತಕ್ಷಣತೆ ಬದಲಾದ ಟಿಕೆಟ್ ದರ ಗಮನಿಸಿದ್ದೀರಿ. ಆದರೆ ನಾವು ದಿನ ನಿತ್ಯ ನೋಡುವ ಸಸ್ಯಗಳ ಹಾಗೂ ಹೂಗಳ ಕಾರ್ಯವಿಧಾನವೂ ಹೇಗೆ ಇದೆ ಗೊತ್ತೇನು? ವಿವರಿಸಿ ಹೇಳುತ್ತೇನೆ ಕೇಳಿ, ನಮಗೆಲ್ಲ ತಿಳಿದಿರುವ ಹಾಗೆ ಸಸ್ಯ, ಗಿಡ-ಮರಗಳು ಚಂದದ ಹಾಗೂ ಸುವಾಸಿತ ಹೂ ಬಿಡುವುದೇ ಪರಾಗ ಸ್ವರ್ಶಕಗಳನ್ನು ಆಕರ್ಷಿಸಲು. ಅವುಗಳ ಆಗಮನದ ನಂತರ ತಮ್ಮ ಪರಾಗಸ್ವರ್ಶ ಕ್ರಿಯೆ ಮುಗಿಸಿಕೊಂಡು ಅದಕ್ಕೆ ತಕ್ಷ ಉಡುಗೊರೆಯಂತೆ ಮಕರಂದವನ್ನು ಕೊಡುವುದು ವಾಡಿಕೆ. ಇದು ನಮ್ಮ ನಿಮ್ಮ ಹಾಗೆ ಜೆನ್‌ಬೀ ಅಥವಾ ವಿಲ್ನ್‌ನಿಯಲ್ಲಿ ಗೆ ತಿಳಿದಿರುವ ವಿಷಯ. ಈಗಿನ ಆಲ್ಪ ಮತ್ತು ಬೀಟಾ ಜೆನರೇಷನ್ ಕಲೆಯುವ ವಿಕಾರವೇನೆಂದರೆ, ಸರಳವಾಗಿ ಕಾಣಾವ ಈ ಸಸ್ಯ ಮತ್ತು ಹೂಗಳ ಪರಾಗಸ್ವರ್ಶಕಗಳು ತಮ್ಮ ಬಳಿ ಓಡಾಡುವಾಗ ಹೊರಬಿಡುವ ಸೂಕ್ಷ್ಮ ವಿದ್ಯಾತ್ಮ ತರಂಗಗಳನ್ನು ಗೃಹಿಸಿ ಅದಕ್ಕೆ ತಕ್ಷಣತೆ ಅವುಗಳನ್ನು ಆಕರ್ಷಿಸಲು ಹೆಚ್ಚಿನ ಸುವಾಸನೆ ಹಾಗೂ ಮಕರಂದವನ್ನು ತದನಂತರ ಉತ್ಪಾದಿಸುತ್ತವೆಯಂತೆ! ಅಷ್ಟೇ ಅಲ್ಲ ಸಿಗ್ನಲ್ ಪಡೆದ ಈ ಸಸ್ಯಗಳು ಮಣಿನ ಮೂಲಕ ಪಕ್ಕದ ಹಾಗೂ ದೂರದ ಸಸ್ಯಗಳಿಗೂ ಈ ಸಂದರ್ಶವನ್ನು ರವಾನಿಸುತ್ತವೆಯಂತೆ!

ಇದನ್ನಲ್ಲಿ ಹೇಳುತ್ತಿರುವ ಸಂಶೋಧಕ ಡೇನಿಯಲ್ ರಾಬಟ್ ಇಂಗ್ಲಿಂಡ್ ನ ಬಿಸ್ಕೋಲ್ ವಿಶ್ವವಿದ್ಯಾಲಯದ ಸಂಶೋಧಕ. ಸಸ್ಯಗಳು ವೇಗವಾಗಿ ಸಂವಹಿಸಲು ರಾಸಾಯನಿಕ ಮಾರ್ಗವನ್ನು ಅನುಸರಿಸುವ ಬದಲು ಆಗಾಗ ವಿದ್ಯಾತ್ಮ ತರಂಗಗಳೆಂದ ಸಂವಹಿಸುತ್ತವೆ. ಎಂದು ಇಲ್ಲಿಯವರೆಗೆ ವಿಜಾಣಿಗಳ ಉಂಟಾಗಿತ್ತು. ಆದರೆ ಅದು ಹೇಗೆ ನಡೆಯುತ್ತದೆ ಎಂಬುದು ಪ್ರಕೃತಿಯ ಗುಟ್ಟಾಗಿಯೇ ಇತ್ತು. ಆದರೆ ರಾಬಟ್ ಈ ಹಿಂದೆ ಬಂಬಲ್ ಬೀ (ದೊಡ್ಡ ಜೀನು ನೊಣ) ಮೇಲೆ ನಡೆದಿದ್ದ ಸಂಶೋಧನೆ ಒಂದರಲ್ಲಿ ಭಾಗಿಯಾಗಿದ್ದರು. ಅದರ ಪ್ರಕಾರ, ಪೆಟುನಿಯಾ ಎಂಬ ಗಿಡದ ಕಾಂಡದಲ್ಲಿ ಈ ಬಂಬಲ್ ಬೀಗಳು ಬರುವಾಗ ಹೊತ್ತು ತರುತ್ತಿದ್ದ ಧನಾತ್ಮಕ ಚಾಜ್ ಗೆ ಅನುಗುಣವಾಗಿ ಖೂಣತ್ತಕ ಚಾಜ್ ಗಳನ್ನು ಹೊಂದುತ್ತಿದ್ದವಂತೆ ಜೊತೆಗೆ ಅವುಗಳು ಹತ್ತಿರವಾಗುತ್ತಿದ್ದಂತೆ ತಮ್ಮ ಹೂಗಳಲ್ಲಿನ ಸುಗಂಧವನ್ನು ಹೆಚ್ಚಿಸುತ್ತಿದ್ದವಂತೆ.

ಈ ಸಂಶೋಧನೆಯ ಅನುಭವದ ಮೇಲೆ ಇವರೇ ಒಂದು ತಂಡವನ್ನು ರೂಪಿಸಿ ಇನ್ನೂ ನಿಖಿರವಾದ ಸಂಶೋಧನೆಯನ್ನು ಮಾಡಲು ಹೊರಟರು. ಆದರ ಅನುಸಾರ ದುಂಬಿಗಳು ರೆಕ್ಕೆ ಬಡಿಯುವಾಗ ಹೊರಸೂಸುವ ವಿದ್ಯಾತ್ಮ ಚಾಜ್ ಹೋಲುವ ಚಾಜ್ ಗಳನ್ನು ನೀಡುವ ಆಂಟನಾಗಳನ್ನು ತಯಾರಿಸಿದರು. ನಂತರ ಪ್ರಯೋಗಾಲಯದಲ್ಲೋ ಬೆಳೆದ ಡಾಪ್ಲೋಡ್



ಹೂಲಿನ ಸಸ್ಯದ ಕಾಂಡಕ್ಕೆ ಆ ವಿದ್ಯುತ್ ಚೊಜ್‌ ಗಳನ್ನು ಗೃಹಿಸಬಲ್ಲ ತಟ್ಟೆಯನ್ನು ಸುತ್ತಿದರು. ಅವರ ಉಹೆಯಂತೆಯೇ ದೂರದಿಂದ ಬರುತ್ತಿದ್ದ ವಿದ್ಯುತ್ ಚೊಜ್‌ ಗಳನ್ನು ಗಿಡ ಗೃಹಿಸುತ್ತಿತ್ತು. ಹಾಗಾದರೆ ಈ ಹೂಗಳ ದಳಗಳನ್ನು ಬದಲಿಸಿದರೆ ಅಥವಾ ಮುರಿದರೆ ಹನಾಗುವುದು ಎಂದೂ ಪರೀಕ್ಷಿಸಿದರು. ಹಾಗೆ ದಳಗಳನ್ನು ತೆಗೆದಾಗ ಕಾಂಡದಲ್ಲಿ ಯಾವುದೇ ಸಿಗ್ನಲ್ ಗೃಹಿಕೆಯಾಗಲಿಲ್ಲ. ಹಾಗಾದರೆ ಈ ಚೊಜ್‌ ಗಳ ಗೃಹಿಕೆ ಹೂಗಳಿಂದಲೇ ಆಗುತ್ತಿದೆ ಎಂದು ಖಾತ್ರಿಯಾಯ್ದು ಅಲ್ಲವೇ.

ಗುಡ್. ಮುಂದೆ ಹೋಗುವುದಾದರೆ, ಈ ಬಾರಿ ಇದೇ ಪ್ರಯೋಗವನ್ನು ಹಳ್ಳಿದಿ ಬಣ್ಣದ ಹೂಗಳನ್ನು ಬಿಡುವ ಬಟರ್ ಕೆಪ್ ಸಸ್ಯದ ಮೇಲೆ ಮಾಡಿದರು. ಆದರೆ ಈ ಬಾರಿ ಗೃಹಿಕೆ ತಟ್ಟೆಗಳನ್ನು ಅಲ್ಲಿದ್ದ ಬೇರೆಯೇ ಮರಗಳ ಕಾಂಡಗಳಿಗೂ ಅಳವಡಿಸಿದರು. ಹಾಗೂ ಇಲ್ಲಿ ನಾವು ಹೂಗಳ ಬಳಿ ಆಂಟನಾದಿಂದ ನೀಡುವ ವಿದ್ಯುತ್ ಚೊಜ್‌ ಗಳು ಬೇರೆ ಮರಗಳಿಗೆ ತಲುಪದಂತೆ ತಡೆಗಳನ್ನು ಹಾಕಲಾಗಿತ್ತು. ಅವರ ಅಚ್ಚರಿಗೆ, ಹೀಗೆಲ್ಲ ಮಾಡಿದ್ದರೂ ದೂರದ ಬಟರ್ ಕೆಪ್ ಮರಗಳಲ್ಲಿಯೂ ಇಲ್ಲಿ ನೀಡಿದ್ದ ವಿದ್ಯುತ್ ಚೊಜ್‌ ಗಳಿಗೆ ಪ್ರತಿಕ್ರಿಯಿತ ಚೊಜ್‌ ಗಳು ಮೂಡಿದ್ದವು. ಇದರಿಂದ ನೇರವಾಗಿ ತಿಳಿಯತ್ತದೆ, ಮರಗಳು/ಸಸ್ಯಗಳು ಇಂತಹ ವಿದ್ಯುತ್ ಚೊಜ್‌ ಗಳ ವಿಚಾರ ವಿನಿಮಯವನ್ನು ಸಲೀಸಾಗಿ ಮಾಡುತ್ತಿವೆ ಹಾಗು ಮಾಡುತ್ತಿವೆ ಎಂದು! ಆದರೆ ಅದೇ ಸಂಶೋಧನೆಯಲ್ಲಿ ತಿಳಿದ ವಿಚಾರವೆಂದರೆ, ಸುಮಾರು 10 volt ವಿದ್ಯುತ್ ನೀಡುತ್ತಿದ್ದ ಆಂಟನಾಗಳಿಂದ ಗಿಡಗಳು ಗೃಹಿಸುತ್ತಿದ್ದದ್ದು 20 millivolts. ಇದು ಅತ್ಯೇ ಕಡಿಮೆ ಚೊಜ್‌ ಆದರೂ ರವಾನೆಯಾಗುತ್ತಿರುವುದಂತೂ ನಿಜ. ಇಲ್ಲಿ ನಾವು ಗಮನಿಸಬೇಕಾದದ್ದು ವಿಚಾರ ವಿನಿಮಯವಾಗಿ ಸಸ್ಯಗಳು ಅದಕ್ಕೆ ತಕ್ಷಂತೆ ಪ್ರತಿಕ್ರಿಯಿಸುತ್ತಿವೆ ಎಂಬುದೇ ಮುಖ್ಯ! ಎನ್ನುತ್ತಾರೆ ಸಂಶೋಧಕ ರಾಬಟ್‌. ಹೌದು, ನನ್ನದೂ ಅದೇ ವಾದ.



ತಂಗಳಿಂದ ಬೀಸುವಿಕೆಯನ್ನು ವಿವರಿಸುವ, ಮುಗಿಲಿಗೇ ಹಸಿರು ತೋರಣ ಹೆಣೆದಂತೆ ತೋರುವ, ಎಷ್ಟೋ ಕೆಗಿಗಳ, ಲೇಖಕರ ಸ್ಲಾಟ್‌ಫಿಯಾಗಿ ನೀಶ್ಚಲವಾಗಿ ನೀಂತಿರುವ ಮುಗ್ಗು ಮಗುವಿನಂತೆ ಕಾಣುವ ಈ ಸಸ್ಯಕೋಟಿಗಳು, ನಮ್ಮ ಮಾನವ ಪ್ರಭೇದ ಬರುವ ಕೋಟ್ಯಾನು ಕೋಟಿ ವರ್ಷಗಳ ಹಿಂದೆಯೇ ತಮ್ಮ ಆಧಿಪತ್ಯವನ್ನು ಈ ಭೂಮಿಯ ಮೇಲೆ ಸಾಫ್ತೀಸಿ ಎಷ್ಟೋ ಅಡೆತಡೆಗಳನ್ನು ದಾಟಿ ಇಲ್ಲಿಯವರಗೆ ಹಾಗೇ ನೀಂತಿರುವ ಈ ದೇವತೆಗಳ ಬುದ್ಧಿವಂತಿಕೆಯನ್ನು, "ನಮ್ಮ ಹಾಗೆ ಪ್ರತಿಕ್ರಿಯಿಸದ ನೀಶ್ಚಲಿಗಳು". ಎಂದು ಆತುರದ ಅರೆಬರೆ ಅರಿವಿನಲ್ಲಿ ಮುದ್ರ ಹಾಕಿಬಿಡುವ ನಾವು ಎಂಥ ಬುದ್ಧಿವಿಗಳು?



ಲೇಖನ: ಜೈಕುಮಾರ್ ಆರ್.

ಡಬ್ಲೂ. ಸಿ. ಜಿ. ಬೆಂಗಳೂರು ನಗರ ಜಿಲ್ಲೆ

Source: www.snexplores.org

ಗಗನ

ಅದೆಷ್ಟು ಎತ್ತರ ನೀ ವಿಸ್ತಾರ ಗಗನ
ಅಚ್ಚರಿಗಳೊಡನೆ ಸೇಳಿಯುವ ಎಲ್ಲರ ಗಮನ
ಸೂರ್ಯ, ಚಂದ್ರ ತಾರೆಗಳ ತಾಣ
ನೋಡಲು ಬೆಳೆಸಲೆ ನಿನ್ನತ್ತ ಪಯಣ?

ಒಮ್ಮೆ ಕೆಪ್ಪು, ಒಮ್ಮೆ ಕೆಂಪು, ಒಮ್ಮೊಮ್ಮೆ ಬಿಳಿ
ಸೂರ್ಯ ರಶ್ಮಿಗಳೊಡನೆ ಬೆಳೆಕಿನ ಓಕುಲ್ಲಿ
ಗುಡುಗುಡು ಶಬ್ದದಿ ಮುನ್ನಗುವ ಗುಡುಗು
ವೇಗದಿ ನುಗ್ಗಿ ಮರೆಯಾಗುವ ವೀಂಚಿನ ವೀನುಗು!


ಮೋಡದಿಂದ ಜಾರಿ ಜಿನುಗುವ ಮಳೆ ಹನಿ
ಭೂಸ್ವಲೆಕೆ ಕಾಯ್ದು ತಂಪಾದ ಇಬ್ಬನಿ
ಬಿಸಿಲ ಮಳೆಯಲ್ಲಿ ಮೂಡಿದ ಕಾಮನ ಬಿಲ್ಲು
ಬಾಗಿದ ಬಣ್ಣಗಳ ಬೆರಗು ಕಂಡೆ ನಾ ಅಲ್ಲು!

ಕುತ್ತಳಹಲವ ಕರಳಿಸಿದೆ ನೀಲಿ ಆಕಾಶ
ಆಲೋಚಿಸಿದಷ್ಟು ಅನಂತ... ವಿಶೇಷ
ಹಕ್ಕಿಗಳಂತೆ ರಕ್ಕೆ ಪಡೆದು ಹಾರಲೆ ನಿನ್ನಡೆಗೆ
ರೋಮಾಂಚನಗೊಳಿಸುವ ಎತ್ತರದ ನೋಟದೆಡೆಗೆ!

ಗುರಿ ತಲುಪಲು ನೀನಾಗಬಹುದೇ ವೀತಿ?
ಅಳೆಯಲಾಗದಷ್ಟು ಅಗಾಧ ನಿನ್ನ ಪರಿವೀತಿ.

- ದೀಪಿಕಾ ಬಾಯಿ
ಬೆಂಗಳೂರು ಜಿಲ್ಲೆ

ಕರ್ನಾಟಕ ಚಿಟ್ಟೆ



ಕಾಕ

© ಕರ್ನಾಟಕ ಪ್ರಾಂತೀಯ ವಿವರಣೆ


ದಕ್ಷಿಣ ಏಷ್ಟಾ ಮತ್ತು ಆಸ್ಟ್ರೇಲಿಯಾದ ಸಮತಲ್ಯು ಪ್ರದೇಶಗಳು, ಕುರುಚಲು ಕಾಡುಗಳು, ಎಲೆ ಉದುರುವ ಮತ್ತು ನಿತ್ಯಹರಿದ್ವಣ ಕಾಡುಗಳಲ್ಲಿ ಕಾಣಸಿಗುವ ಈ ಚಿಟ್ಟೆಗಳು ನಿಂಘಾಲಿಡೆ (Nymphalidae) ಕುಟುಂಬಕ್ಕೆ ಸೇರುತ್ತವೆ. ಇದನ್ನು ಹೈಜಾಫ್‌ನಿಕವಾಗಿ ಯುಪ್‌ಲ್ಯೂಯಾ ಕೋರ್ (Euploea core) ಎಂದು ಕರೆಯಲಾಗುತ್ತದೆ. ಈ ಚಿಟ್ಟೆಗಳ ದೇಹದಿಂದ ಬರುವ ವಾಸನೆಯು, ಪರಭಕ್ಷಕರಿಗಳು ಇವುಗಳನ್ನು ತಿನ್ನಲಾಗದಂತೆ ಮಾಡುತ್ತದೆ. ಕಣಗಲೆ (Nerium oleander), ವಿವಿಧ ಪ್ರಭೇದದ ಅಂಜಾರದ ಗಿಡಗಳು ಇವುಗಳ ಆತಿಥೀಯ ಸಸ್ಯಗಳಾಗಿವೆ.



ನಾಲಿಕ

© ಹರಿಹರನ್ ಐ. ಎಸ್.

ಭಾರತೀಯ ಉಪಖಂಡ ಮತ್ತು ಆಗ್ನೇಯ ಏಷ್ಯಾದ ಸಮತಟ್ಟು ಪ್ರದೇಶ, ಕುರುಚಲು ಕಾಡುಗಳು, ಎಲೆ ಉದುರುವ ಮತ್ತು ನಿತ್ಯಹರಿದ್ವರ್ಣ ಕಾಡುಗಳಲ್ಲಿ ಕಂಡುಬರುವ ಈ ನಾಲಿಕ ಚಿಟ್ಟೆಯು ನೀಂಫಾಲಿಡೆ (Nymphalidae) ಕುಟುಂಬಕ್ಕೆ ಸೇರುತ್ತದೆ. ಇದನ್ನು ವೈಜ್ಞಾನಿಕವಾಗಿ ನೆಪ್ಟಿಸ್ ಹೆಲಾಸ್ (Neptis hylas) ಎಂದು ಕರೆಯಲಾಗುತ್ತದೆ. ಕಡುಗಂಡು ಬಣ್ಣಲಿರುವ ರಕ್ಷೆಯ ಮುಂಭಾಗದ ಅಂಚಿನಿಂದ ಹಿಂಭಾಗದವರೆಗೆ ಬಿಳಿ ಚುಕ್ಕೆಗಳ ಮೂರು ಸಮನಾಂತರ ಪಟ್ಟಿಗಳನ್ನು ಕಾಣಬಹುದು. ಬೆನ್ನಿನ ಭಾಗವು ಹಸಿರು ಹೊಳೆಪನ್ನು ಹೊಂದಿದೆ. ಒಂದು ಸಲ ರಕ್ಷೆ ಬಡಿದು, ಸುಮಾರು ಹೊತ್ತು ತೇಲುತ್ತಿರುತ್ತದೆ, ಗಿಡಗಳ ಮೇಲೆ ಕುಳಿತಾಗ ರಕ್ಷೆಗಳನ್ನು ಮುಚ್ಚಲಿದು, ತೆರೆಯುವುದು ಮಾಡುತ್ತಿರುತ್ತದೆ. ಯುಫೋರ್ಬಿಯೇಸಿ (Euphorbiaceae) ಕುಟುಂಬಕ್ಕೆ ಸೇರುವ ರಬ್ಬರ್ ಮರಗಳು, ಘ್ರಾಂಟೇಸಿ (Fabaceae) ಕುಟುಂಬದ ಕೆಲವು ದ್ವಿದಳ ಸಸ್ಯಗಳು ಮತ್ತು ಮಾಲ್ವೇಸೀ (Malvaceae) ಕುಟುಂಬದ ಹೂಬಿಡುವ ಕೆಲವು ಸಸ್ಯಗಳು ಇವುಗಳ ಆತಿಥೀಯ ಸಸ್ಯಗಳಾಗಿವೆ.



ಲುಂಬಿನಿಯ ಚಿಟ್ಟೆ

©

ಹರಿಹರನ್ ಐ. ಎಸ್.

ದಕ್ಷಿಣ ಪಾಶ್ಚಾತ್ಯ ಖಂಡದ ವಿಲಿಧ ಪ್ರದೇಶಗಳ ತೋಟಗಳು, ಪಾಳು ಭೂಮಿ ಮತ್ತು ತೆರೆದ ಅರಣ್ಯ ಪ್ರದೇಶಗಳಲ್ಲಿ ಕಂಡುಬರುವ ಈ ಚಿಟ್ಟೆಯು ನಿಂಘಾಲಿಡೆ (Nymphalidae) ಕುಟುಂಬಕ್ಕೆ ಸೇರುತ್ತದೆ. ಇದನ್ನು ವೃಜಿನಿಕವಾಗಿ ಜುನೋನಿಯಾ ಲೆಮೊನಿಯಾಸ್ (Junonia lemonias) ಎಂದು ಕರೆಯಲಾಗುತ್ತದೆ. ದೇಹವು ಕಂದು ಬಣ್ಣದಾಗಿದ್ದು, ರಕ್ಷಣೆಗಳ ಮೇಲೆ ಹಲವಾರು ಕಣ್ಣಿನಂತಹ ಮಚ್ಚೆಗಳು, ಕಪ್ಪೆ ಹಾಗೂ ನಿಂಬೆ ಹಳದಿ ಬಣ್ಣದ ಚುಕ್ಕೆ ಮತ್ತು ರೇಖೆಗಳನ್ನು ಕಾಣಬಹುದು. ಇವು ತುಂಬಾ ಶಿಯಾಶೀಲವಾಗಿದ್ದು, ಸೂರ್ಯನ ಕಿರಣಗಳಿಗೆ ರಕ್ಷಣೆಯನ್ನು ತೆರೆದು ಕೂರುತ್ತವೆ. ಗಂಡು ಚಿಟ್ಟೆಗಳು ತಮ್ಮದೇ ಆದ ವಾಸಕ್ಕೆತ್ತವನ್ನು ಹೊಂದಿರುತ್ತವೆ ಮತ್ತು ತೇವಾಂಶವಿರುವ ಮಣಿನ ಮೇಲೆ ಕುಳಿತು ಖನಿಜಗಳನ್ನು ಹೀರಿಕೊಳ್ಳುತ್ತವೆ. ಮುಳ್ಳು ಗೂರಂಟಿ (Barleria prionitis), ಕೊಳವಳಿಕೆ (Hygrophila schulli), ಬಿಳಿ ಸೆಣಬು (Corchorus capsularis) ಇವುಗಳ ಆತಿಥೀಯ ಸಸ್ಯಗಳಾಗಿವೆ.



ಕಂದು ಹೂ

© ಹರಿಹರನ್ ಐ. ಎಸ್.

ಏಡ್ಲ್ಯಾ ಖಂಡದ ವಿವಿಧ ಪ್ರದೇಶಗಳ ಸಮತಲ್ಯು ಜಾಗಗಳು, ಎಲೆ ಉದುರುವ ಕಾಡುಗಳು, ನಿತ್ಯ ಹರಿದ್ವಾರ ಕಾಡುಗಳಲ್ಲಿ ಕಂಡುಬರುವ ಈ ಚಿಟ್ಟೆಯು ನಿಂಥಾಲೀಡೆ (Nymphalidae) ಕುಟುಂಬಕ್ಕೆ ಸೇರುತ್ತದೆ. ಇದನ್ನು ವೈಜ್ಞಾನಿಕವಾಗಿ ಜುನೋನಿಯಾ ಇಫಿಟಾ (Junonia iphita) ಎಂದು ಕರೆಯಲಾಗುತ್ತದೆ. ಕಿತ್ತಳೆ ಕಂದು ಬಣ್ಣದ ಮೇಲ್ಮೈಗಳನ್ನು ಹೊಂದಿದ್ದು, ಹಲವಾರು ಕಂದು ಪಟ್ಟೆಗಳನ್ನೂ ಸಹ ಹೊಂದಿದೆ. ಕೆಳಗಿನ ರೆಕ್ಕೆಗಳ ಮೇಲೆ ಹಲವಾರು ಕೆಂಪು ಲಿಶ್ಮಿತ ಕಂದು ಬಣ್ಣದ ಕಣ್ಣಿನಂತಹ ಮಚ್ಚೆಗಳ ಸರಣಿಯನ್ನು ಹೊಂದಿದೆ. ಸಾಮಾನ್ಯವಾಗಿ ರೆಕ್ಕೆಗಳನ್ನು ತೆರೆದು ಗಿಡ ಅಥವಾ ನೆಲದ ಮೇಲೆ ಕೂತು ಬೇಟೆಯಾಡುತ್ತದೆ. ಅಕಾಂಥೇಸೀ (Acanthaceae) ಕುಟುಂಬಕ್ಕೆ ಸೇರುವ ರುಯೆಲಿಯಾ ರಿಪನ್ಸ್ (Ruellia repens) ಮತ್ತು ಹೆಲಿಗಾಫಿಸ್ ರೆಪ್ಟಾನ್ಸ್ (Hemigraphis reptans) ಇವುಗಳ ಆತಿಥೀಯ ಸಸ್ಯಗಳಾಗಿವೆ.

ಚಿತ್ರ: ಹರಿಹರನ್ ಐ. ಎಸ್.

ಲೇಖನ: ದೀಪ್ತಿ ಎನ್.

ನೀವೂ ಕಾನನಕ್ಕೆ ಬರೆಯಬಹುದು



ನೀಲಿಗ್ರಹ ಎಂದೇ ಗುರುತಿಸಿಕೊಂಡಿರುವ ನಮ್ಮ ಭೂಮಿ, ಸೌರಮಂಡಲದಲ್ಲಿ ಜೀವಿಗಳನ್ನು ಹೊಂದಿರುವ ಏಕೆಕ್ಕ ಗ್ರಹ.

“ಬೆಳ್ಗಾಗಿ ನಾನೆದ್ದು ಯಾರ್ ಯಾರ ನನೆಯಲೆ, ಎಷ್ಟು ಜೀರಿಗೆ ಬೆಳ್ಳೋಣ, ಭೂಮಾತ್ಯ ಎದ್ದೂಂದು ಫೋಳಿಗೆ ನನೆದೇನು...”

ಎಂಬ ಜಾನಪದ ಗೀತೆಯ ಸ್ವಾರಸ್ಯ ನಮ್ಮಲ್ಲಿರ್ಗೂ ಚಿರಪರಿಚಿತ. ಸುಮಾರು 4.5 ಬಿಲಿಯನ್ ವರ್ಷಗಳ ಇತಿಹಾಸವಿರುವ ನಮ್ಮ ಭೂಮಿಯ ಮೇಲೆ ಜೀವಲಿಕಾಸದ ವಿಸ್ತಯದ ಬಗ್ಗೆ ವಿಜ್ಞಾನಿಗಳಿಗೆ ಖುತ್ತಾಹಲ ಹೆಚ್ಚಿತ್ತಲೇ ಇದೆ. ಸಂಶೋಧನೆಗಳು ತಿಳಿಸುವಂತೆ ಜೀವಿಗಳು ಜೀವಿಸಲು ಯೋಗ್ಯವಾದ, ಅತ್ಯವಶ್ಯಕವಾದ ಗಾಳಿ, ನೀರು, ಬೆಳ್ಕು ಮತ್ತು ಮಣಿ ಎಲ್ಲವೂ ಸಿಗುವುದು ನಮ್ಮ ಭೂಮಿಯಲ್ಲಿ ಮಾತ್ರ.

ಕೋಟ್ಯಾಂತರ ಜೀವರಾಶಿಗಳಿಗೆ ನೆಲೆಯಾಗಿರುವ ಈ ಭೂಮಿಯಲ್ಲಿ, ಜೀವ ವಿಕಾಸದ ಹಾದಿಯಲ್ಲಿ ನಿಧಾನಗತಿಯಲ್ಲಿ ಪ್ರಗತಿ ಹೊಂದಿದ ಮಾನವ ತೀವೃಗತಿಯಲ್ಲಿ, ಈಗ ಮಾಡುತ್ತಿರುವ ಹಾನಿಯಿಂದ ಮುಂದೇನಾಗಬಹುದೆಂಬ ಆತಂಕ ಮೂಡುತ್ತಿದೆ. ಭೂಮಿತಾಯಿಯ ಉದರ ಸೀಳಿದರು ಮುತ್ತರಶ್ವಗಳ ಕೊಳ್ಳಬೋಡೆದರು, ಮಾಲಿನ್ಯ ಮಾಡುತ್ತಿದ್ದರೂ ಸಹಿಸಿಕೊಂಡಿದೆ, ಭೂಮಿ. ಆದ್ದರಿಂದ ಸಾಧ್ಯವಾದಷ್ಟು ಪ್ರಕೃತಿ ಸ್ವೇಂಹ ಅಭ್ಯಾಸಗಳನ್ನು ರೂढಿಸಿಕೊಳ್ಳಬೇಕು. ಇರುವುದೊಂದೇ ಭೂಮಿ, ಇದನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಬೇಕು ಎಂದು ಜಾಗ್ತಿ ಮೂಡಿಸಲು ಏಪ್ರಿಲ್ 22 ರಂದು **ವಿಶ್ವಭೂಮಿ ದಿನವನ್ನು** ಆಚರಿಸಲಾಗುತ್ತದೆ.

ಈ ರೀತಿಯ ಪರಿಸರದ ಬಗೆಗಿನ ಮಾಹಿತಿಯನ್ನು ಒದಗಿಸಲು ಇರುವ ಕಾನನ ಇ-ಮಾಸಿಕಕ್ಕೆ ಮುಂದಿನ ತಿಂಗಳ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಪರಿಸರಕ್ಕೆ ಸಂಬಂಧಿಸಿದ ಕಥೆ, ಕವನ, ಧಾರ್ಯಾಚಿತ್ರ, ಚಿತ್ರಕಲೆ, ಪ್ರವಾಸ ಕಥನಗಳನ್ನು ಕಾನನ ಮಾಸಿಕದ ಇ-ಮೇಲ್ ವಿಳಾಸಕ್ಕೆ ಕೆಳುಹಿಸಬಹುದು.

ಕಾನನ ಪತ್ರಿಕೆಯ ಇ-ಮೇಲ್ ವಿಳಾಸ: kaanana.mag@gmail.com

ಅಂಚೆ ವಿಳಾಸ:

ವ್ಯೂಹ ಲ್ಯಾಬ್ ಕನ್ಸಲ್ಟೇಷನ್ ಗ್ರಂಥಾಲಯ,
ಅಡವಿ ಫೀಲ್ಡ್ ಸ್ಟೇಷನ್,
ಒಂಟೆಮಾರನ ದೊಡ್ಡ, ರಾಗಿಹಳ್ಳಿ ಅಂಚೆ,
ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ,
ಹಿನ್ನ ಕೋಡ್ : 560083. ಗೆ ಕಳೆಸಿಕೊಡಬಹುದು.



ತ್ವಿ ತಕ್ಷಣ ಹಾಡ ಹೇಗೆ ವಿಶ್ವಾಸ್ಯಾ, ತ್ವಿ ಎದೆಯ ದನಿಯು ಕೊಡ ಅಷ್ಟು ಅನ್ನ ಸೀರಿಯಲ್ಲಿ ಬಂತು. ಪಾರ್ಪಲೆರ್ಕಾರ ರಕ್ಷಣೆಗೆ ಈ ಯಾವ ನೆಹ್ಮಣಿಯವರು ದೇವಾವೃತ್ತಿ ಮಾತ್ರವುಲ್ಲ. ಇನ್ನರ ಅಗ್ರಣ ವೈಕ್ಯಾ ಇಲ್ಲಿ ನೀವು ಎಂದು ಕಂಡು ಕೇಳಿರುದ್ದ ಪರ್ಯಾಣಿನು, ಕಥ್ಯಾಣಿನು ವಿವರಣಾನ್ವಯ ಗಮನಿಸಿದ್ದು. ನಾವಂದೋ ಕಂಡು, ನನ್ನ ಸ್ತುತಿಯ ಇಲ್ಲವ ವಾತ್ಯಾಸ್ಯೇ ಹೇಳಿಲ್ಲವ ಚರ್ಚರ್ಗಳನ್ನು ಸುಧಿಸಿಹುದ್ದು. ಆದರೂ ಈ ಅಧ್ಯಾತ್ಮಾಗಳ ರಹಸ್ಯ ಆದ ಭಾಷಣ ನ್ನು ಮನದ ಪ್ರಾರ್ಥಿ ಮಾಡಿಕೊಂಡು ಮರಣಾಳಿಯವರು ಅಂತಃ ಅಧ್ಯಾತ್ಮಾಗಳ ಸೀರಿಯಲ್ಲಿ ಬಂತು. ಅವರು ಕಾರ್ಯಕ್ರಮ ಮಾಡಿಕೊಂಡು ನಿಂತು ಅಧ್ಯಾತ್ಮಾಗಳ ಸೀರಿಯಲ್ಲಿ ಬಂತು.

୪୦୮

- ಕ್ಷಮಾ.ವಿ.ಭಾನುಪ್ರಕಾಶ್



ಅದಕಿ ಫೀಲ್ಸ್ ಸ್ಟೇಷನ್,
ಹಂಡಿಮಾರಪ ದೇಶದ್ವಿ.
ರಾಜಿಕ್ಕು ಅಂತೆ,
ಹೊರಬೆಂದು - ೨೫೧೦೫



-180°-180°



ಪ್ರಕಾಶನ: ವೃಕ್ಷ ಪ್ರಕಾಶನ

బెల్: రూ. 180/-

ರವಾನೆ ವೆಚ್ಚ : 50/-

ఒట్టు: 230/-

ಮೇಂದಲ ಮುದ್ರಣ: 2025

ಪ್ರಯೋಗಳು: 96 + 12

ಪಕ್ಷಿಗಳು ನಮ್ಮ ಭೂಮಂಡದಲ್ಲಿನ ಅದ್ವಿತೀಯ ಜೀವಿಗಳಲ್ಲಿ ಒಂದಾಗಿವೆ. ಇವುಗಳ ಬಣ್ಣ ಬಣ್ಣದ ಪುಕ್ಕಗಳು, ವಿಶಿಷ್ಟವಾದ ಕೂಗು, ಗೂಡು ಕಟ್ಟುವ ರೀತಿ ಎಂಥವರನ್ನೂ ಮಂತ್ರ ಮುಗ್ಗರನ್ನಾಗಿಸುತ್ತವೆ. ಈ ವಿಶಿಷ್ಟ ಜೀವಿಗಳನ್ನು ಹಳ್ಳಿ ವಾಸಿಗಳು ತುಂಬಾ ಹತ್ತಿರದಿಂದ ಗಮನಿಸುತ್ತಾರೆ, ಅದರಲ್ಲಾ ಹಳ್ಳಿಯ ಮುಕ್ಕಳು ಪಕ್ಷಿಗಳನ್ನು ತಮ್ಮ ಬದುಕಿನ ಭಾಗವಾಗಿಯೇ ಪರಿಗಣಿಸಿರುತ್ತಾರೆ. ಇಂತಹ ವಿಶಿಷ್ಟ ಜೀವಿಗಳ ಕೌತುಕ ಬದುಕನ್ನು ತಮ್ಮ ಅನುಭವಗಳ ಜೊತೆ ಸೇರಿಸಿ ಕತೆಗಳ ಮೂಲಕ ಲೇಖಕರಾದ ಡಾ. ಅಶ್ವಧ ಕೆ. ಎನ್. ರವರು ಸೋಗಸಾಗಿ ಹಂಚಿದಿದ್ದಾರೆ. ಈ ಪುಸ್ತಕವು ಪರಿಸರ ಆಸಕ್ತರಿಗೆ, ಕನ್ನಡ ಸಾಹಿತ್ಯ ಪ್ರಯೋಗ, ಯುವಕರಿಗೆ, ಮುಕ್ಕಳಿಗೆ ಹಾಗೂ ಎಲ್ಲಾ ವರ್ಗದ, ಎಲ್ಲಾ ವಯಸ್ಸಿನ ಒಂದುಗಳೂ ಒಂದು ಹೊಸ ಅನುಭವವನ್ನು ನೀಡುವುದರಲ್ಲಿ ಸಂದೇಹವಿಲ್ಲ.

ಒದಲು ಇಚ್ಚಿಸುವವರು ಕೆಳಗಿನ ಲೀಂಕ್ ಅನ್ನು ಉಪಯೋಗಿಸಿ ಖರಿಸಿದಬಹುದು. ಹಾಗೆಯೇ WCG ಕಡೆಯಿಂದ 2020 ರಲ್ಲಿ ವ್ಯಕ್ತಿಗಳಾದ ಜೀವಾಂಕುರ ಪ್ರಸ್ತುತವನ್ನು ಸಹ ಖರಿದಿಸಬಹುದು. (ಲೀಂಕ್ ಅನ್ನು Whatsapp ಮೂಲಕ ಪಡೆಯಲು ದೂರವಾಣಿ ಸಂಖ್ಯೆ: 9902552812 ಗೆ SMS ಕಳುಹಿಸಿ)

<https://forms.gle/ZE7R1UiieoygzHc78>

